



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ, ೨೦, ಮಾರ್ಚ್, ೨೦೨೫(ಫಾಲ್ಗುಣ, ೨೯, ಶಕವರ್ಷ, ೧೯೪೬) BENGALURU, THURSDAY, 20, MARCH, 2025 (PHALGUNA, 29, SHAKAVARSHA, 1946)	ಸಂ. ೧೭೨ No. 172
------------------------	--	--------------------

ಕರ್ನಾಟಕ ವಿಧಾನಸಭೆ
ಹದಿನಾರನೇ ವಿಧಾನಸಭೆ
ಆರನೇ ಅಧಿವೇಶನ

ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ
ಪ್ರಾಧಿಕಾರ ವಿಧೇಯಕ, 2025
(2025ರ ವಿಧಾನಸಭೆಯ ವಿಧೇಯಕ ಸಂಖ್ಯೆ-24)

ಹೊಸೂರು, ವಿದುರಾಶ್ವತ್ಥ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲ್ಲೂಕಿನ ಸುತ್ತಮುತ್ತಲಿರುವ ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸ್ಮಾರಕ ತಾಣಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಒಂದು ಪ್ರಾಧಿಕಾರವನ್ನು ಸ್ಥಾಪಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಒಂದು ವಿಧೇಯಕ.

ಹೊಸೂರು, ವಿದುರಾಶ್ವತ್ಥ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲ್ಲೂಕಿನ ಸುತ್ತಮುತ್ತಲಿರುವ ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸ್ಮಾರಕ ತಾಣಗಳನ್ನು ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕ್ಷೇತ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ನಿರ್ವಹಿಸಲು ಒಂದು ಪ್ರಾಧಿಕಾರವನ್ನು ಸ್ಥಾಪಿಸುವುದಕ್ಕಾಗಿ ಉಪಬಂಧ ಕಲ್ಪಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ-1

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದಂತೆ ಹೊಸೂರು, ವಿದುರಾಶ್ವತ್ಥ ಮತ್ತು ಗೌರಿಬಿದನೂರು ತಾಲ್ಲೂಕಿನ ಸುತ್ತಮುತ್ತಲಿರುವ ಹಾಗೂ ಇತರ ಪ್ರದೇಶಗಳಿಗೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರತಕ್ಕದ್ದು ಮತ್ತು ಈ ಅಧಿನಿಯಮದ ಬೇರೆ ಬೇರೆ ಉಪಬಂಧಗಳಿಗೆ ಬೇರೆ ಬೇರೆ ದಿನಾಂಕಗಳನ್ನು ಗೊತ್ತುಪಡಿಸಬಹುದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) "ಸಲಹಾ ಸಮಿತಿ" ಎಂದರೆ, 19ನೇ ಪ್ರಕರಣದಡಿ ಸ್ಥಾಪಿಸಲಾದ ರಾಜ್ಯ ಮಟ್ಟದ ಸಲಹಾ ಸಮಿತಿ;

(ಬಿ) 'ಸೌಕರ್ಯ' ಎಂಬುದರಲ್ಲಿ ರಸ್ತೆಗಳು, ಬೀದಿಗಳು, ಸುರಂಗ ಮಾರ್ಗಗಳು, ದೀಪ ವ್ಯವಸ್ಥೆ, ಚರಂಡಿ ವ್ಯವಸ್ಥೆ, ನೈರ್ಮಲ್ಯ ವ್ಯವಸ್ಥೆ, ವಿದ್ಯುಚ್ಛಕ್ತಿ ಮತ್ತು ನೀರು ಸರಬರಾಜು ಅಥವಾ ಇತರ ಅನುಕೂಲಗಳು, ಸಾರ್ವಜನಿಕ ಕಾಮಗಾರಿಗಳು, ಮಾರುಕಟ್ಟೆ ಸ್ಥಳಗಳು, ಅಂಚೆ ಕಚೇರಿಗಳು, ಬ್ಯಾಂಕುಗಳು, ಆಸ್ಪತ್ರೆಗಳು, ಚಿಕಿತ್ಸಾಲಯಗಳು, ಪೊಲೀಸು ರಾಣಿಗಳು, ನ್ಯಾಯಬೆಲೆ ಅಂಗಡಿಗಳು, ಹಾಲಿನ ಕೇಂದ್ರಗಳು, ಗ್ರಂಥಾಲಯಗಳು, ಮನೋರಂಜನಾ ಕೇಂದ್ರಗಳು, ಪ್ರಾಧಿಕಾರವು ಪ್ರಾಧಿಕೃತಗೊಳಿಸಿದ ಜನೋಪಯೋಗಿ ಸೇವೆಯ ಯಾವುದೇ ಸೇವಾ ಕೇಂದ್ರಗಳು ಅಥವಾ ಇತರ ಸೌಲಭ್ಯಗಳು; ಮತ್ತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ಇತರ ಸೌಕರ್ಯಗಳು ಒಳಗೊಳ್ಳುತ್ತವೆ;

(ಸಿ) 'ಪ್ರಾಧಿಕಾರ' ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ;

(ಡಿ) 'ಅಧ್ಯಕ್ಷರು' ಎಂದರೆ, ಪ್ರಾಧಿಕಾರದ ಅಧ್ಯಕ್ಷರು;

(ಇ) 'ಆಯುಕ್ತ' ಎಂದರೆ, 11ನೇ ಪ್ರಕರಣದ ಅಡಿಯಲ್ಲಿ ನೇಮಕ ಮಾಡಲಾದ ಪ್ರಾಧಿಕಾರದ ಆಯುಕ್ತ;

(ಎಫ್) 'ನಿಧಿ' ಎಂದರೆ, ಪ್ರಾಧಿಕಾರದ ನಿಧಿ;

(ಜಿ) 'ಸ್ಮಾರಕ ತಾಣ' ಎಂದರೆ, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ತಾಣಗಳನ್ನು ಒಳಗೊಳ್ಳುವ ಸಂಪೂರ್ಣ ಪ್ರದೇಶ.

(ಎಚ್) 'ಸದಸ್ಯ' ಎಂದರೆ, ಪ್ರಾಧಿಕಾರದ ಸದಸ್ಯ;

(ಐ) 'ವಿನಿಯಮಗಳು' ಎಂದರೆ, 45ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಪ್ರಾಧಿಕಾರದ ವಿನಿಯಮಗಳು;

(ಜೆ) 'ಅನುಸೂಚಿ' ಎಂದರೆ, ಈ ಅಧಿನಿಯಮಕ್ಕೆ ಲಗತ್ತಿಸಲಾದ ಅನುಸೂಚಿ.

ಅಧ್ಯಾಯ - II

ಪ್ರಾಧಿಕಾರ ಮತ್ತು ಅದರ ನೌಕರರು

3. ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ.- (1) ಈ ಅಧಿನಿಯಮದ ಪ್ರಾರಂಭದ ತರುವಾಯ ಆದಷ್ಟು ಬೇಗನೇ, ಈ ಅಧಿನಿಯಮದ ಉದ್ದೇಶಗಳಿಗಾಗಿ, 'ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ' ಎಂದು ಕರೆಯಲಾಗುವ ಒಂದು ಪ್ರಾಧಿಕಾರವನ್ನು ಸ್ಥಾಪಿಸತಕ್ಕದ್ದು.

(2) ಪ್ರಾಧಿಕಾರವು ಗೌರಿಬಿದನೂರಿನಲ್ಲಿ ತನ್ನ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರತಕ್ಕದ್ದು.

(3) ಪ್ರಾಧಿಕಾರವು, ಶಾಶ್ವತ ಉತ್ತರಾಧಿಕಾರ ಮತ್ತು ಸಾಮಾನ್ಯ ಮೊಹರನ್ನು ಹೊಂದಿರುವ, ಚರ ಮತ್ತು ಸ್ಥಿರ ಸ್ವತ್ತುಗಳೆರಡನ್ನು ಆರ್ಜಿಸುವ, ಧಾರಣ ಮಾಡುವ ಹಾಗೂ ವಿಲೆ ಮಾಡುವ ಮತ್ತು ಕರಾರು ಮಾಡಿಕೊಳ್ಳುವ ಅಧಿಕಾರವನ್ನು ಹೊಂದಿರುವ, ಮೇಲೆ ಹೇಳಿದ ಹೆಸರಿನ ಒಂದು ನಿಗಮಿತ

ನಿಕಾಯವಾಗಿರತಕ್ಕದ್ದು ಮತ್ತು ಸದರಿ ಹೆಸರಿನಿಂದ ದಾವೆ ಹೂಡತಕ್ಕದ್ದು ಮತ್ತು ದಾವೆಗೆ ಗುರಿಯಾಗತಕ್ಕದ್ದು.

(4) ಪ್ರಾಧಿಕಾರವು, ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ) ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಮಂತ್ರಿಯವರು ನಾಮನಿರ್ದೇಶಿಸಿದ, ಎಚ್. ನರಸಿಂಹಯ್ಯ ಸಂಸ್ಥೆಗಳು, ಸ್ಮಾರಕಗಳು, ಅಧ್ಯಯನ ಕೇಂದ್ರ ಮತ್ತು ಕಲಾಭವನದಲ್ಲಿ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ಆಡಳಿತದಲ್ಲಿ ವಿಶಾಲ ಅನುಭವವುಳ್ಳ ಹಾಗೂ ವಿಜ್ಞಾನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪ್ರಸಿದ್ಧ ವ್ಯಕ್ತಿ	ಅಧ್ಯಕ್ಷರು.
(ಬಿ) ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ	ಪದನಿಮಿತ್ತ ಸಹ ಅಧ್ಯಕ್ಷರು
(ಸಿ) ಗೌರಿಬಿದನೂರು ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯ ವಿಧಾನಸಭೆಯ ಸದಸ್ಯರು	ವಿಶೇಷ ಆಹ್ವಾನಿತರು
(ಡಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತಿ, ಚಿಕ್ಕಬಳ್ಳಾಪುರ	ಪದನಿಮಿತ್ತ ಸದಸ್ಯರು
(ಇ) ಪೊಲೀಸ್ ಸೂಪರಿಂಡೆಂಟೆಂಟ್, ಚಿಕ್ಕಬಳ್ಳಾಪುರ ಜಿಲ್ಲೆ	ಪದನಿಮಿತ್ತ ಸದಸ್ಯರು
(ಎಫ್) ನಿರ್ದೇಶಕರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ	ಪದನಿಮಿತ್ತ ಸದಸ್ಯರು
(ಜಿ) ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ	ಪದನಿಮಿತ್ತ ಸದಸ್ಯರು
(ಎಚ್) ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ	ಪದನಿಮಿತ್ತ ಸದಸ್ಯರು
(ಐ) ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು ವಿಭಾಗ	ಪದನಿಮಿತ್ತ ಸದಸ್ಯರು
(ಜೆ) ಉಪನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ	ಪದನಿಮಿತ್ತ ಸದಸ್ಯರು
(ಕೆ) ರಾಜ್ಯ ಸರ್ಕಾರವು ನಾಮನಿರ್ದೇಶಿಸಿದ ಐವರಿಗೆ ಮೀರದ ಸದಸ್ಯರನ್ನು ಒಳಗೊಂಡಿದ್ದು, ಅವರುಗಳಲ್ಲಿ ಇಬ್ಬರು ವ್ಯಕ್ತಿಗಳು, ನುರಿತ ವಿಜ್ಞಾನಿ, ಶಿಕ್ಷಣ ತಜ್ಞ ಅಥವಾ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯ ಕಾರ್ಯಕರ್ತರಾಗಿರತಕ್ಕದ್ದು	ಸದಸ್ಯರು
(ಎಲ್) ನಿರ್ದೇಶಕರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ	ಪದನಿಮಿತ್ತ ಸದಸ್ಯರು
(ಎಂ) ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಚಿಕ್ಕಬಳ್ಳಾಪುರ	ಪದನಿಮಿತ್ತ ಸದಸ್ಯರು
(ಎನ್) ಉಪ ಅರಣ್ಯ ಸಂರಕ್ಷಣಾಧಿಕಾರಿ, ಚಿಕ್ಕಬಳ್ಳಾಪುರ	ಪದನಿಮಿತ್ತ ಸದಸ್ಯರು
(ಒ) ಪ್ರಾಧಿಕಾರದ ಆಯುಕ್ತರು	ಸದಸ್ಯ ಕಾರ್ಯದರ್ಶಿಗಳು
(ಪಿ) ಸಂಬಂಧಪಟ್ಟ ಅಧಿಕಾರವ್ಯಾಪ್ತಿಯ ನಗರ ಸಭೆ ಮತ್ತು ಗ್ರಾಮ ಪಂಚಾಯ್ತಿಯ ಅಧ್ಯಕ್ಷರು	ಪದನಿಮಿತ್ತ ಸದಸ್ಯರು

4. ಧೈಯೋದ್ದೇಶಗಳು.- ಪ್ರಾಧಿಕಾರದ ಒಟ್ಟಾರೆ ಧೈಯೋದ್ದೇಶವು ಪ್ರಾಧಿಕಾರದ ಅಡಿಯಲ್ಲಿನ ಕೇಂದ್ರಗಳು/ಸೌಕರ್ಯಗಳನ್ನು ಸಮಗ್ರ ಮತ್ತು ವೈಜ್ಞಾನಿಕ ಮಾರ್ಗದಲ್ಲಿ ವಿಜ್ಞಾನವನ್ನು ಕಲಿಕೆಗಾಗಿ ಸದಾವಕಾಶದ ಉಪಬಂಧವನ್ನು ಕಲ್ಪಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆರೂರಿಸುವುದಾಗಿದೆ. ಪ್ರಾಧಿಕಾರವು ಡಾ. ಎಚ್. ನರಸಿಂಹಯ್ಯನವರು ಪ್ರತಿಪಾದಿಸಿದಂತೆ ಯುವ ಮನಸ್ಸುಗಳಲ್ಲಿ ಕ್ರಾಂತಿಕಾರಿ ಆಲೋಚನೆಯನ್ನು ಬೆರೂರಿಸಲೂ ಸಹ ಶ್ರಮಿಸತಕ್ಕದ್ದು.

ವಿವರವಾದ ಧೈಯೋದ್ದೇಶಗಳು ಈ ಮುಂದಿನಂತಿವೆ, ಎಂದರೆ:-

- (ಎ) ಮಾನವ ಕಲ್ಯಾಣಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಯಗೊಳಿಸುವುದು;
- (ಬಿ) ತಮ್ಮ ಅರಿವನ್ನು ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಈ ಸಂಸ್ಥೆಯು ಜ್ಞಾನದ ಏಕಬಿಂದು ಕೇಂದ್ರವೆಂದು (one stop destination) ಉತ್ತಮವಾದ ಶೈಕ್ಷಣಿಕ ಮತ್ತು ಸಂಪನ್ಮೂಲ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವುದು;
- (ಸಿ) ಪರಿಸರಕ್ಕಾಗಿ ವೈಜ್ಞಾನಿಕ ಮನೋಭಾವದ ಜಾಗೃತಿ ಮತ್ತು ಅಭಿವೃದ್ಧಿಯನ್ನು ಹಾಗೂ ಸಾರ್ವಜನಿಕರಲ್ಲಿ ಪರಿಸರದ ಶಿಕ್ಷಣ ತಿಳುವಳಿಕೆಯ ಪ್ರೋತ್ಸಾಹವನ್ನು ಸೃಜಿಸುವುದು;
- (ಡಿ) ಸಂಸ್ಕೃತಿ ಮತ್ತು ಪರಂಪರೆಯನ್ನು ರಕ್ಷಿಸುವುದು;
- (ಇ) ವಿವಿಧ ಗುರಿಯುಳ್ಳ ಸಮೂಹಗಳಿಗಾಗಿ ವೈಜ್ಞಾನಿಕ ಮಾಹಿತಿ ಮತ್ತು ಉತ್ತಮ ಪದ್ಧತಿಗಳ ಪ್ರಸಾರ ಮಾಡುವುದು;
- (ಎಫ್) ವಿಶೇಷವಾಗಿ ಮಕ್ಕಳು ಮತ್ತು ಯುವಕರಲ್ಲಿ ಸೃಜನಾತ್ಮಕ ವೈಜ್ಞಾನಿಕ ಪ್ರತಿಭೆಯನ್ನು ಗುರುತಿಸುವುದು, ಪ್ರೋತ್ಸಾಹಿಸುವುದು ಮತ್ತು ಬೆಳೆಸುವುದು (nurture);
- (ಜಿ) ರಾಜ್ಯದ ದೀರ್ಘಾವಧಿ ಅಭಿವೃದ್ಧಿಗೆ ಪ್ರಯೋಜನವಾಗುವ ವಿಜ್ಞಾನ ಮತ್ತು ತಂತ್ರಜ್ಞಾನದ ಆದ್ಯತಾ ಪ್ರದೇಶವನ್ನು ಗುರುತಿಸುವುದು;
- (ಎಚ್) ತರಬೇತಿ ಕೋರ್ಸುಗಳು, ಕಾರ್ಯಾಗಾರಗಳು, ಅಧ್ಯಯನ ಗೋಷ್ಠಿಗಳು, ಸಮ್ಮೇಳನಗಳು, ವಿಚಾರ ಗೋಷ್ಠಿಗಳು, ಆಹ್ವಾನಿತ ಭಾಷಣಗಳು, ಸಮಾಲೋಚನಾ ಸೇವೆಗಳು ಮತ್ತು ವಸ್ತುಪ್ರದರ್ಶನಗಳು ಇವುಗಳನ್ನು ಆಯೋಜಿಸುವುದು ಮತ್ತು /ಅಥವಾ ಆಯೋಜಿಸುವಲ್ಲಿ ನೆರವಾಗುವುದು;
- (ಐ) ಹ್ಯಾಂಡ್ಸ್-ಆನ್ ಮತ್ತು ಮೈಂಡ್ಸ್-ಆನ್ ಪರಿಕಲ್ಪನೆಯ ಮೂಲಕ ವಿಜ್ಞಾನ ಶಿಕ್ಷಣವನ್ನು ಪೂರಕಗೊಳಿಸುವುದು ಮತ್ತು ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ವಿಚಾರಣೆಯ ಮತ್ತು ಸೃಜನಾತ್ಮಕ ಸ್ಪೂರ್ತಿಯನ್ನು ತುಂಬುವುದು;
- (ಜೆ) ಖಗೋಳ ಶಾಸ್ತ್ರ, ಆಧಾರಿತ ಶಿಕ್ಷಣ ಮತ್ತು ಬಾಹ್ಯಾಕಾಶ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಯಂಥ ಸಂಬಂಧಿತ ವಿಭಾಗಗಳಲ್ಲಿ, ಆಸಕ್ತಿಯನ್ನು ಹುಟ್ಟಿಸುವುದರ ಮೂಲಕ ಮತ್ತು ಕಲಿಕೆಯ ಪರಿಸ್ಥಿತಿಯನ್ನು ಉತ್ತೇಜಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರಲ್ಲಿ ಅದನ್ನು ಜನಪ್ರಿಯಗೊಳಿಸುವುದು;
- (ಕೆ) ವಿಜ್ಞಾನ, ಅದರ ಇತಿಹಾಸ ಮತ್ತು ತತ್ವಶಾಸ್ತ್ರದ ಬಗ್ಗೆ ಪರಂಪರೆ ಮತ್ತು ಸಂಸ್ಕೃತಿಯೊಂದಿಗೆ ಒಂದು ಸಕಾರಾತ್ಮಕ ಅನುಭವವನ್ನು ಸೃಷ್ಟಿಸಿ ವಿಜ್ಞಾನವನ್ನು ಹರ್ಷದಾಯಕವಾಗಿ ಕಲಿಯುವುದು;
- (ಎಲ್) ಸಮಾಜ ಅಧ್ಯಯನಗಳು, ಕಲೆ ಮತ್ತು ಸಂಸ್ಕೃತಿ ಒಳಗೊಂಡಂತೆ ಇತರ ಶೈಕ್ಷಣಿಕ ನವೀನಾತ್ಮಕ ಚಟುವಟಿಕೆಗಳಿಗಾಗಿ ವೇದಿಕೆಯನ್ನು ಕಲ್ಪಿಸುವುದು; ಮತ್ತು
- (ಎಂ) ವಿಜ್ಞಾನದ ಪರಿಕಲ್ಪನೆಯ ಮೂಲಕ ಪ್ರವಾಸೋದ್ಯಮದ ವಿಷಯದ ಮೂಲಕ ಪಿಲಿಕುಳದ ವಿವಿಧ ಅಂಶಗಳನ್ನು ಅನ್ವೇಷಿಸುವುದು.

5. ಪದಾವಧಿ ಮತ್ತು ಸೇವಾ ಷರತ್ತುಗಳು.- (1) ರಾಜ್ಯ ಸರ್ಕಾರದ ಇಚ್ಛೆಗೊಳಪಟ್ಟು, ರಾಜ್ಯ ಸರ್ಕಾರವು ನಾಮನಿರ್ದೇಶಿಸಿದ ಅಧಿಕಾರೇತರ ಸದಸ್ಯರು ಮೂರು ವರ್ಷಗಳ ಅವಧಿಗೆ ಹುದ್ದೆಯನ್ನು ಪದಧಾರಣ ಮಾಡತಕ್ಕದ್ದು;

(2) ಯಾವೊಬ್ಬ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರು ಪ್ರಾಧಿಕಾರದ ಅಧ್ಯಕ್ಷರಿಗೆ ಪತ್ರ ಬರೆದು ಅದಕ್ಕೆ ತನ್ನ ಸಹಿ ಹಾಕಿ ತನ್ನ ಪದಕ್ಕೆ ರಾಜೀನಾಮೆ ನೀಡಬಹುದು, ಆದರೆ ತನ್ನ

ರಾಜೀನಾಮೆಯು ರಾಜ್ಯ ಸರ್ಕಾರದಿಂದ ಅಂಗೀಕಾರವಾಗುವವರೆಗೂ ತನ್ನ ಪದದಲ್ಲಿ ಮುಂದುವರಿಯತಕ್ಕದ್ದು.

(3) ಅಧಿಕಾರೇತರ ಸದಸ್ಯರು ನಿಯಮಿಸಬಹುದಾದಂಥ ಭತ್ಯೆಗಳನ್ನು ಪಡೆಯತಕ್ಕದ್ದು.

6. ಸದಸ್ಯತ್ವಕ್ಕೆ ಅನರ್ಹತೆಗಳು.- ಯಾರೇ ವ್ಯಕ್ತಿಯು,-

(ಎ) ರಾಜ್ಯ ಸರ್ಕಾರದ ಅಭಿಪ್ರಾಯದಲ್ಲಿ ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣಿತನಾಗಿದ್ದು ಕಾರವಾಸದ ಶಿಕ್ಷೆಗೆ ಗುರಿಯಾಗಿದ್ದರೆ; ಅಥವಾ

(ಬಿ) ಅಸ್ವಸ್ಥ ಚಿತ್ತದವನಾಗಿದ್ದರೆ ಮತ್ತು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿತನಾಗಿದ್ದರೆ; ಅಥವಾ

(ಸಿ) ಅವಿಮುಕ್ತ ದಿವಾಳಿಯಾಗಿದ್ದರೆ; ಅಥವಾ

(ಡಿ) ಕೇಂದ್ರ ಸರ್ಕಾರದ ಅಥವಾ ಒಂದು ರಾಜ್ಯ ಸರ್ಕಾರದ ಅಥವಾ ಕೇಂದ್ರ ಸರ್ಕಾರ ಅಥವಾ ಒಂದು ರಾಜ್ಯ ಸರ್ಕಾರವು ಒಡತನ ಹೊಂದಿರುವ ಅಥವಾ ನಿಯಂತ್ರಣ ಹೊಂದಿರುವ ಒಂದು ನಿಕಾಯ ಅಥವಾ ನಿಗಮದ ಸೇವೆಯಿಂದ ತೆಗೆದು ಹಾಕಲಾದ ವ್ಯಕ್ತಿಯಾಗಿದ್ದರೆ ಅಥವಾ ವಜಾ ಮಾಡಲಾದ ವ್ಯಕ್ತಿಯಾಗಿದ್ದರೆ; ಅಥವಾ

(ಇ) ಪ್ರಾಧಿಕಾರದ ಆದೇಶದಿಂದ ಮಾಡಲಾದ ಯಾವುದೇ ಕಾಮಗಾರಿಯಲ್ಲಿ ಅಥವಾ ಪ್ರಾಧಿಕಾರದೊಡನೆ ಅಥವಾ ಅದರ ಅಡಿಯಲ್ಲಿ ಅಥವಾ ಅದರ ಮೂಲಕ ಅಥವಾ ಅದರ ಪರವಾಗಿ ಮಾಡಿಕೊಂಡ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಸ್ವಯಂ ತಾನೇ ಅಥವಾ ಒಬ್ಬ ಪಾಲುದಾರನ ಅಥವಾ ಏಜೆಂಟನ ಮೂಲಕ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವುದೇ ಷೇರನ್ನು ಅಥವಾ ಹಿತಾಸಕ್ತಿಯನ್ನು ಹೊಂದಿದ್ದರೆ; ಅಥವಾ

(ಎಫ್) ಪ್ರಾಧಿಕಾರದ ಪರವಾಗಿ ವೇತನ ಪಡೆಯುವ ನ್ಯಾಯವಾದಿಯಾಗಿ ನಿಯೋಜಿತನಾಗಿದ್ದರೆ ಅಥವಾ ಪ್ರಾಧಿಕಾರದ ವಿರುದ್ಧವಾಗಿ ನ್ಯಾಯವಾದಿಯ ನಿಯೋಜನೆಯನ್ನು ಒಪ್ಪಿಕೊಂಡಿದ್ದರೆ,

- ಅವನು ಸದಸ್ಯನಾಗಿ ನೇಮಕ ಹೊಂದಲು ಅಥವಾ ಸದಸ್ಯನಾಗಿರಲು ಅನರ್ಹನಾಗತಕ್ಕದ್ದು:

ಪರಂತು, ಯಾರೇ ವ್ಯಕ್ತಿಯು, ಪ್ರಾಧಿಕಾರದ ವ್ಯವಹಾರಗಳಿಗೆ ಸಂಬಂಧಪಟ್ಟ ಯಾವುದೇ ಜಾಹೀರಾತನ್ನು ಪ್ರಕಟಿಸಿರುವ ಯಾವುದೇ ವೃತ್ತ ಪತ್ರಿಕೆಯಲ್ಲಿ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂಬ ಕಾರಣ ಮಾತ್ರದಿಂದಲೇ 6ನೇ ಪ್ರಕರಣದ (ಇ) ಖಂಡದ ಅಡಿಯಲ್ಲಿ ಅನರ್ಹನಾಗತಕ್ಕದ್ದಲ್ಲ ಅಥವಾ ಸದರಿ ಖಂಡದ ಅರ್ಥ ವ್ಯಾಪ್ತಿಯಲ್ಲಿ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಯಾವುದೇ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂದು ಭಾವಿಸತಕ್ಕದ್ದಲ್ಲ.

7. ಸದಸ್ಯರನ್ನು ತೆಗೆದು ಹಾಕುವುದು.- (1) ರಾಜ್ಯ ಸರ್ಕಾರವು ಸದಸ್ಯರೊಬ್ಬರನ್ನು ಸದಸ್ಯ ಸ್ಥಾನದಿಂದ ಆತ,-

(ಎ) 6ನೇ ಪ್ರಕರಣದಲ್ಲಿ ಹೇಳಲಾದ ಅನರ್ಹತೆಗಳಲ್ಲಿ ಯಾವುದೇ ಅನರ್ಹತೆಗೆ ಒಳಪಟ್ಟರೆ ತೆಗೆದುಹಾಕತಕ್ಕದ್ದು:

ಪರಂತು, ಯಾವ ಸದಸ್ಯರನ್ನೂ, ಅವರು ಆ ಪ್ರಕರಣದ 6ನೇ ಪ್ರಕರಣದ (ಇ) ಖಂಡದಲ್ಲಿ ಹೇಳಲಾದ ಅನರ್ಹತೆಗೆ ಒಳಗಾಗಿದ್ದಾರೆಂಬ ಕಾರಣದ ಮೇಲೆ, ತೆಗೆದುಹಾಕುವ ಪ್ರಸ್ತಾವದ ಸಂದರ್ಭದಲ್ಲಿ ಅದರ ವಿರುದ್ಧ ತನ್ನ ಮನವಿಯನ್ನು ಸಲ್ಲಿಸಲು ಅವರಿಗೆ ಒಂದು ಅವಕಾಶವನ್ನು ಕೊಟ್ಟು ಹೊರತು, ತೆಗೆದು ಹಾಕತಕ್ಕದ್ದಲ್ಲ; ಅಥವಾ

(ಬಿ) ಅವರು ಕಾರ್ಯನಿರ್ವಹಿಸಲು ನಿರಾಕರಿಸಿದರೆ ಅಥವಾ ಕಾರ್ಯನಿರ್ವಹಿಸಲು ಅಸಮರ್ಥರಾದರೆ ತೆಗೆದುಹಾಕತಕ್ಕದ್ದು; ಅಥವಾ

(ಸಿ) ಗೈರು ಹಾಜರಾಗಲು ಪ್ರಾಧಿಕಾರದಿಂದ ಅನುಮತಿ ಪಡೆಯದೆ ಪ್ರಾಧಿಕಾರದ ಮೂರು ನಿರಂತರ ಸಭೆಗಳಿಗೆ ಗೈರುಹಾಜರಾದರೆ ತೆಗೆದುಹಾಕತಕ್ಕದ್ದು:

ಪರಂತು, ಈ ಖಂಡವು ಪದನಿಮಿತ್ತ ಸದಸ್ಯರಿಗೆ ಅನ್ವಯವಾಗತಕ್ಕದ್ದಲ್ಲ; ಅಥವಾ

(ಡಿ) ಆತನನ್ನು ಆ ಪದದಲ್ಲಿ ಮುಂದುವರಿಸಿದರೆ, ಸಾರ್ವಜನಿಕ ಹಿತಾಸಕ್ತಿಗೆ ಬಾಧಕ ಉಂಟಾಗುವಂತೆ ತನ್ನ ಸ್ಥಾನವನ್ನು ಆತ ದುರುಪಯೋಗಪಡಿಸಿಕೊಳ್ಳುವನೆಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟರೆ ತೆಗೆದುಹಾಕತಕ್ಕದ್ದು:

ಪರಂತು, ಯಾವ ಸದಸ್ಯರನ್ನೂ ಅವರಿಗೆ ಸದರಿ ಪ್ರಸ್ತಾವದ ವಿರುದ್ಧ ಮನವಿಯನ್ನು ಹೇಳಿಕೊಳ್ಳಲು ಒಂದು ಅವಕಾಶವನ್ನು ಕೊಟ್ಟು ಹೊರತು ಈ ಖಂಡದ ಅಡಿಯಲ್ಲಿ ತೆಗೆದು ಹಾಕತಕ್ಕದ್ದಲ್ಲ.

8. ಮರು ನೇಮಕಾತಿಗೆ ಅರ್ಹತೆ.- ಸದಸ್ಯತ್ವ ಕೊನೆಗೊಂಡ ಯಾವೊಬ್ಬ ವ್ಯಕ್ತಿಯು, 6ನೇ ಪ್ರಕರಣದಲ್ಲಿ ಹೇಳಿದಂತೆ ಅನರ್ಹತೆಗೊಳಗಾಗಿದ್ದಾಗ ಹೊರತು ಮತ್ತು 6ನೇ ಪ್ರಕರಣದಡಿಯಲ್ಲಿ ತೆಗೆದುಹಾಕಲ್ಪಟ್ಟಿಲ್ಲದ ಹೊರತು, ಸದಸ್ಯರಾಗಿ ಮರುನೇಮಕ ಹೊಂದಲು ಅರ್ಹರಾಗಿರತಕ್ಕದ್ದು.

9. ಪ್ರಾಧಿಕಾರದ ಅಧಿಕಾರಗಳು.- (1) ಪ್ರಾಧಿಕಾರವು, ಈ ಅಧಿನಿಯಮದ ಆಶಯಗಳು ಮತ್ತು ಉಪಬಂಧಗಳನ್ನು ಜಾರಿಗೆ ತರಲು ತಾನು ಅವಶ್ಯವೆಂದು ಅಭಿಪ್ರಾಯ ಪಡುವಂಥ ಯಾವುದೇ ಕಾರ್ಯಗಳನ್ನು ಮಾಡಲು ಸಾಮಾನ್ಯವಾಗಿ ಅಧಿಕಾರ ಹೊಂದಿರತಕ್ಕದ್ದು:

ಪರಂತು, ಈ ಪ್ರಕರಣದಲ್ಲಿ ಇರುವುದು ಯಾವುದೂ, ಇತರ ಯಾವುದೇ ಪ್ರಾಧಿಕಾರದ ಮೂಲಕ ನೆರವೇರಿಸಬೇಕೆಂದು ಅಧಿನಿಯಮದಲ್ಲಿ ನಿರ್ದಿಷ್ಟವಾಗಿ ತಿಳಿಸಿದಂಥ ಯಾವುದೇ ಕಾರ್ಯವನ್ನು ನೆರವೇರಿಸುವುದಕ್ಕೆ ಪ್ರಾಧಿಕಾರಕ್ಕೆ ಅಧಿಕಾರ ನೀಡುತ್ತದ್ದೆಂದು ಭಾವಿಸತಕ್ಕದ್ದಲ್ಲ.

(2) (1)ನೇ ಉಪ-ಪ್ರಕರಣದ ಸಾಮಾನ್ಯ ಅನ್ವಯಕ್ಕೆ ಬಾಧಕವಾಗದಂತೆ ಪ್ರಾಧಿಕಾರವು,-

(ಎ) ನಿಯಮಿಸಬಹುದಾದಂಥ ನಿಯಮಗಳಿಗೆ ಒಳಪಟ್ಟು, ಈ ಅಧಿನಿಯಮದ ಯಾವುದೇ ಉದ್ದೇಶವನ್ನು ನೆರವೇರಿಸಲು ಅವಶ್ಯಕ ಅಥವಾ ಯುಕ್ತವೆಂದು ತಾನು ಪರಿಗಣಿಸುವಂಥ ಎಲ್ಲ ಕರಾರುಗಳನ್ನು ಮಾಡಿಕೊಳ್ಳಲು ಮತ್ತು ನೆರವೇರಿಸಲು ಅಧಿಕಾರ ಹೊಂದಿರತಕ್ಕದ್ದು ಮತ್ತು ಪ್ರತಿಯೊಂದು ಕರಾರನ್ನೂ ಪ್ರಾಧಿಕಾರದ ಪರವಾಗಿ ಆಯುಕ್ತರು ಮಾಡಿಕೊಳ್ಳತಕ್ಕದ್ದು:

ಪರಂತು, ಐದು ಲಕ್ಷ ರೂಪಾಯಿ ಅಥವಾ ಅದಕ್ಕೂ ಹೆಚ್ಚು ವೆಚ್ಚವನ್ನೊಳಗೊಳ್ಳುವ ಯಾವ ಕರಾರನ್ನೂ ರಾಜ್ಯ ಸರ್ಕಾರದ ಪೂರ್ವ ಮಂಜೂರಾತಿ ಇಲ್ಲದೆ ಮಾಡಿಕೊಳ್ಳತಕ್ಕದ್ದಲ್ಲ;

(ಬಿ) ರಾಜ್ಯ ಸರ್ಕಾರದ ಪೂರ್ವ ಮಂಜೂರಾತಿಯೊಂದಿಗೆ ಮತ್ತು ಈ ಸಂಬಂಧವಾಗಿ ನಿಯಮಿಸಬಹುದಾದಂಥ ಷರತ್ತುಗಳಿಗೊಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ ಕಾಲಕಾಲಕ್ಕೆ ಅಗತ್ಯವಾಗುವ ಯಾವುದೇ ಮೊಬಲಗನ್ನು ಸಾಲವಾಗಿ ಪಡೆಯಲು;

(ಸಿ) 42ನೇ ಪ್ರಕರಣಕ್ಕೆ ಒಳಪಟ್ಟು ಮತ್ತು ನಿಯಮಿಸಬಹುದಾದಂಥ ನಿಬಂಧಗಳು, ಷರತ್ತುಗಳು ಮತ್ತು ಪರಿಮಿತಿಗಳಿಗೆ ಒಳಪಟ್ಟು ತನಗೆ ಸೇರಿದ ಚರ ಅಥವಾ ಸ್ಥಿರ ಸ್ವತ್ತನ್ನು ಗುತ್ತಿಗೆ, ಮಾರಾಟ ಅಥವಾ ಇತರ ರೀತಿಯಲ್ಲಿ ವರ್ಗಾವಣೆ ಮಾಡಲು ಮತ್ತು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಅಭಿವೃದ್ಧಿ ಯೋಜನೆಯ ಉದ್ದೇಶಕ್ಕಾಗಿ ತನ್ನಲ್ಲಿ ನಿಹಿತವಾಗಿರುವ ಅಥವಾ ತಾನು ಆರ್ಜಿಸಿದ್ದ ಯಾವುದೇ ಭೂಮಿಯನ್ನು, ಮೈದಾನಗಳನ್ನು ರೂಪಿಸುವ ಅಥವಾ ಕಟ್ಟಡ ನಿರ್ಮಿಸುವ ಉದ್ದೇಶಗಳಿಗಾಗಿ ಅಥವಾ ಯಾವುದೇ ಇತರ ರೀತಿಯಲ್ಲಿ ವಿನಿಯೋಗಿಸಲು ಅಥವಾ ಬಳಸಲು,

- ಅಧಿಕಾರ ಹೊಂದಿರತಕ್ಕದ್ದು.

10. ಪ್ರಾಧಿಕಾರದ ಸಮಿತಿಗಳು.- (1) ಪ್ರಾಧಿಕಾರವು, ಯಾವುದೇ ನಿರ್ದಿಷ್ಟ ಉದ್ದೇಶಕ್ಕಾಗಿ, ಅಧ್ಯಕ್ಷರನ್ನೂ ಒಳಗೊಂಡು ಅಂಥ ಸಂಖ್ಯೆಯ ಸದಸ್ಯರನ್ನೂ ಸಮಿತಿಗಳನ್ನು ರಚಿಸಬಹುದು ಆದರೆ ಅಧ್ಯಕ್ಷರನ್ನೂ ಒಳಗೊಂಡಂತೆ, ಐವರು ಸದಸ್ಯರನ್ನು ಮೀರತಕ್ಕದ್ದಲ್ಲ.

(2) ಪ್ರಾಧಿಕಾರವು, ಸಮಿತಿಯ ಅಧ್ಯಕ್ಷನನ್ನು ನಾಮನಿರ್ದೇಶನ ಮಾಡತಕ್ಕದ್ದು ಮತ್ತು ಅಗತ್ಯ ಬಿದ್ದಲ್ಲಿ, ಹೊರಗಡೆಯ ತಜ್ಞರನ್ನು ಅವರ ತಜ್ಞತೆಯ ಆಧಾರದ ಮೇಲೆ ಸಮಿತಿಗಳ ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಕ ಮಾಡಬಹುದು.

(3) ಪ್ರಾಧಿಕಾರದ ಆಯುಕ್ತರು ಏಕರೂಪವಾಗಿ ಸಮಿತಿಗಳ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(4) ಸಮಿತಿಗಳು, ಪ್ರಾಧಿಕಾರವು ಪ್ರತ್ಯಾಯೋಜಿಸಿದಂಥ ಪ್ರಾಧಿಕಾರದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

(5) ಸಮಿತಿಯು, ಅಧ್ಯಕ್ಷರು ತೀರ್ಮಾನಿಸಬಹುದಾದಷ್ಟು ಸಲ ಸಭೆ ಸೇರತಕ್ಕದ್ದು ಹಾಗೂ ನಿಯಮಿಸಲಾದ ಕಾಲಮಿತಿಯೊಳಗೆ ಪ್ರಾಧಿಕಾರವು ವಹಿಸುವ ಗುರಿಯನ್ನು ಪೂರ್ಣಗೊಳಿಸತಕ್ಕದ್ದು.

11. ಆಯುಕ್ತರ ನೇಮಕಾತಿ.- (1) ರಾಜ್ಯ ಸರ್ಕಾರವು, ಸರ್ಕಾರದ ಕೆ.ಎ.ಎಸ್ (ಕಿರಿಯ ಶ್ರೇಣಿ) ಅಧಿಕಾರಿಯ ದರ್ಜೆಗೆ ಕಡಿಮೆಯಲ್ಲದ ಅಥವಾ ತತ್ಸಮಾನ ದರ್ಜೆಯ ಅಧಿಕಾರಿಯನ್ನು ಪ್ರಾಧಿಕಾರದ ಆಯುಕ್ತರನ್ನಾಗಿ ನೇಮಿಸತಕ್ಕದ್ದು.

(2) ಆಯುಕ್ತರು, ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ವೇತನ ಮತ್ತು ಇತರ ಭತ್ಯೆಗಳನ್ನು ಪಡೆಯತಕ್ಕದ್ದು.

(3) ರಾಜ್ಯ ಸರ್ಕಾರವು, ಕಾಲಕಾಲಕ್ಕೆ ತಾನು ಯುಕ್ತವೆಂದು ಭಾವಿಸುವಂಥ ಅವಧಿಗೆ ಆಯುಕ್ತರಿಗೆ ರಜೆಯನ್ನು ಮಂಜೂರು ಮಾಡಬಹುದು.

12. ಆಯುಕ್ತರ ಅಧಿಕಾರಗಳು ಮತ್ತು ಕರ್ತವ್ಯಗಳು.- (1) ಆಯುಕ್ತರು, ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಆಡಳಿತಾಧಿಕಾರಿಯಾಗಿರತಕ್ಕದ್ದು.

(2) ಆಯುಕ್ತರು, ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ತನಗೆ ಪ್ರದತ್ತವಾಗಿರುವಂಥ ಪ್ರಕಾರ್ಯಗಳನ್ನು ನೆರವೇರಿಸುವುದರ ಜೊತೆಗೆ,-

(ಎ) ಪ್ರಾಧಿಕಾರದ ನಿರ್ಣಯಗಳನ್ನು ಕಾರ್ಯಗತಗೊಳಿಸತಕ್ಕದ್ದು;

(ಬಿ) ಪ್ರಾಧಿಕಾರದ ವ್ಯವಹಾರಗಳನ್ನು ನಿರ್ವಹಿಸಿಕೊಂಡು ಬರತಕ್ಕದ್ದು ಮತ್ತು ಪತ್ರ ವ್ಯವಹಾರವನ್ನು ನಡೆಸಿಕೊಂಡು ಬರತಕ್ಕದ್ದು;

(ಸಿ) ಸರ್ಕಾರವು ನಿರ್ದೇಶಿಸಬಹುದಾದಂಥ ಯೋಜನೆಗಳನ್ನು ಮತ್ತು ಕಾಮಗಾರಿಗಳನ್ನು ನೆರವೇರಿಸಿ ಕಾರ್ಯಗತಗೊಳಿಸತಕ್ಕದ್ದು ಮತ್ತು ಆ ಬಗ್ಗೆ ಅವಶ್ಯವಾಗುವ ವೆಚ್ಚಗಳನ್ನು ಮಾಡತಕ್ಕದ್ದು;

(ಡಿ) ಪ್ರಾಧಿಕಾರದ ಯೋಜನೆಗಳ ಅನುಷ್ಠಾನಕ್ಕೆ ಜವಾಬ್ದಾರಾಗಿರತಕ್ಕದ್ದು;

(ಇ) ಪ್ರಾಧಿಕಾರದ ಬ್ಯಾಂಕ್ ಖಾತೆಗಳನ್ನು ನಿರ್ವಹಿಸತಕ್ಕದ್ದು ಮತ್ತು ಪ್ರಾಧಿಕಾರದ ಲೆಕ್ಕಪತ್ರಗಳನ್ನು ಇಟ್ಟುಕೊಂಡು ಬರಲು ಜವಾಬ್ದಾರಾಗಿರತಕ್ಕದ್ದು;

(ಎಫ್) ಪ್ರಾಧಿಕಾರದ ಅಧಿಕಾರಿಗಳು ಮತ್ತು ನೌಕರರ ಮೇಲೆ ಕಾರ್ಯನಿರ್ವಹಣೆ, ಆಡಳಿತ ವಿಷಯಗಳು ಮತ್ತು ಅಂಥ ಅಧಿಕಾರಿಗಳು ಮತ್ತು ನೌಕರರ ಸೇವಾ ವಿಷಯಗಳು ಹಾಗೂ ಅವರ ವೇತನ ಮತ್ತು ಭತ್ಯೆಗಳನ್ನು ವಿನಿಯಮನಗೊಳಿಸುವ ಬಗ್ಗೆ ಮೇಲ್ವಿಚಾರಣೆ ಹಾಗೂ ನಿಯಂತ್ರಣವನ್ನು ಹೊಂದಿರತಕ್ಕದ್ದು;

(ಜಿ) ಪ್ರಾಧಿಕಾರದ ನಡವಳಿಕೆಗಳ ಸಂಕ್ಷಿಪ್ತ ಟಿಪ್ಪಣಿಗಳ ಮತ್ತು ಯಾವುದೇ ವಿವರಪತ್ರದ ಪ್ರತಿಯನ್ನು ಅಥವಾ ರಾಜ್ಯ ಸರ್ಕಾರವು ಕಾಲಕಾಲಕ್ಕೆ ಕೋರಬಹುದಾದ ಇತರ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ಒದಗಿಸತಕ್ಕದ್ದು.

(ಎಚ್) ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಮೂಲಕ ಅಥವಾ ಅದರ ಅಡಿಯಲ್ಲಿ ತನಗೆ ಪ್ರದತ್ತವಾಗಿರುವಂಥ ಇತರ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

13. ಪ್ರಾಧಿಕಾರದ ನೌಕರರು.- (1) ನಿಯಮಿಸಬಹುದಾದಂಥ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ನಿಯಮಗಳಿಗೊಳಪಟ್ಟು, ಪ್ರಾಧಿಕಾರವು, ಅಧಿನಿಯಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅದು ಅವಶ್ಯಕವೆಂದು ಭಾವಿಸುವಂಥ ಸಂಖ್ಯೆಯ ನೌಕರರನ್ನು ನೇಮಕ ಮಾಡಿಕೊಳ್ಳಬಹುದು:

ಪರಂತು, ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ "ಎ" ಗುಂಪಿನ ಕಿರಿಯ ವೇತನ ಶ್ರೇಣಿಯ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಅಧಿಕಾರಿಯನ್ನು ನಿಯೋಜನೆಯ ಮೇಲೆ ಹಣಕಾಸು ಮತ್ತು ಲೆಕ್ಕಪತ್ರ ನಿಯಂತ್ರಣಾಧಿಕಾರಿಯಾಗಿ ನೇಮಕ ಮಾಡತಕ್ಕದ್ದು.

(2) ಹಣಕಾಸು ಮತ್ತು ಲೆಕ್ಕಪತ್ರ ನಿಯಂತ್ರಣಾಧಿಕಾರಿಯು ಆಯುಕ್ತರಿಗೆ ವರದಿ ಸಲ್ಲಿಸತಕ್ಕದ್ದು ಮತ್ತು ಅವರು ಹಣಕಾಸು ನಿಯಮಗಳನ್ನು ಪಾಲಿಸಿಕೊಂಡು ಬರುವಂತೆ ಹಾಗೂ ಪ್ರಾಧಿಕಾರದ ಹಣಕಾಸು ವ್ಯವಹಾರಗಳ ಬಗ್ಗೆ ವಾಸ್ತವಿಕವಾದ ಹಾಗೂ ನ್ಯಾಯವಾದ ಚಿತ್ರಣವನ್ನು ನೀಡುವ ರೀತಿಯಲ್ಲಿ ಲೆಕ್ಕಪತ್ರಗಳನ್ನು ಅಂದಂದಿನವರೆಗೆ ನಿರ್ವಹಿಸಿಕೊಂಡು ಬರುವಂತೆ ನೋಡಿಕೊಳ್ಳತಕ್ಕದ್ದು.

(3) (1)ನೇ ಉಪ-ಪ್ರಕರಣದಲ್ಲಿ ಉಲ್ಲೇಖಿಸಲಾದ ನೌಕರರ ವೇತನಗಳು, ಭತ್ಯೆಗಳು ಮತ್ತು ಇತರ ಸೇವಾ ಷರತ್ತುಗಳು ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಆಯುಕ್ತರು, ಪ್ರಾಧಿಕಾರದ ನೌಕರರಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಕಾರಿಯಾಗಿರತಕ್ಕದ್ದು ಮತ್ತು ಪ್ರಾಧಿಕಾರದ ಸಿಬ್ಬಂದಿಯ ಮೇಲೆ ಸಾಮಾನ್ಯ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಹೊಂದಿರತಕ್ಕದ್ದು.

14. ಪ್ರಾಧಿಕಾರದ ಅಡಿಯಲ್ಲಿನ ಸೇವೆಗೆ ಸಾಮಾನ್ಯ ಅನರ್ಹತೆಗಳು.- ಯಾವ ವ್ಯಕ್ತಿಯೂ, ಪ್ರಾಧಿಕಾರದ ಅಧಿಕಾರಿ ಅಥವಾ ನೌಕರನಾಗಿ ಅಲ್ಲದೆ, ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ, ಖುದ್ದಾಗಿ ಅಥವಾ ತನ್ನ ಪಾಲುದಾರನ ಮೂಲಕ ಅಥವಾ ತನ್ನ ಏಜಂಟಿನ ಮೂಲಕ ಪ್ರಾಧಿಕಾರದ ಯಾವುದೇ ಷೇರನ್ನು ಹೊಂದಿದ್ದರೆ ಅಥವಾ ಪ್ರಾಧಿಕಾರವು ಮಾಡಿಕೊಂಡ ಇಲ್ಲವೇ ಅದರ ಪರವಾಗಿ ಮಾಡಿಕೊಂಡ ಯಾವುದೇ ಕರಾರಿನಲ್ಲಿ ಅಥವಾ ಪ್ರಾಧಿಕಾರದ ಅಡಿಯಲ್ಲಿನ ಯಾವುದೇ ನಿಯೋಜನೆಯಲ್ಲಿ ಹಿತಾಸಕ್ತಿಯನ್ನು ಹೊಂದಿದ್ದರೆ ಆತನು ಪ್ರಾಧಿಕಾರದ ಅಧಿಕಾರಿ ಅಥವಾ ಉದ್ಯೋಗಿಯಾಗತಕ್ಕದ್ದಲ್ಲ ಅಥವಾ ಆಗಿರತಕ್ಕದ್ದಲ್ಲ.

15. ಪ್ರಾಧಿಕಾರದ ಸಭೆಗಳು.- (1) ಆಯುಕ್ತರು ಅಧ್ಯಕ್ಷರ ಪೂರ್ವಾನುಮೋದನೆಯೊಂದಿಗೆ ಮತ್ತು ಅಧ್ಯಕ್ಷರು ಯುಕ್ತವೆಂದು ಭಾವಿಸಬಹುದಾದಂಥ ಅವಧಿಗಳ ಅಂತರದಲ್ಲಿ ಮತ್ತು ಅಧ್ಯಕ್ಷರು ನಿರ್ಧರಿಸಬಹುದಾದಂಥ ಸ್ಥಳದಲ್ಲಿ ಪ್ರಾಧಿಕಾರದ ಸಭೆಗಳನ್ನು ನಡೆಸತಕ್ಕದ್ದು:

ಪರಂತು, ಪ್ರಾಧಿಕಾರವು ಒಂದು ಕ್ಯಾಲೆಂಡರ್ ವರ್ಷದಲ್ಲಿ ಕನಿಷ್ಠ ಪಕ್ಷ ಮೂರು ಬಾರಿಯಾದರೂ ಸಭೆ ಸೇರತಕ್ಕದ್ದು.

(2) ಪ್ರತಿಯೊಂದು ಸಭೆಯಲ್ಲೂ ಅಧ್ಯಕ್ಷರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಯಾವುದೇ ಕಾರಣದಿಂದಾಗಿ ಅಧ್ಯಕ್ಷರಿಗೆ ಯಾವುದೇ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದರೆ, ಸಹ-ಅಧ್ಯಕ್ಷರು ಅಥವಾ ಸಭೆಯಲ್ಲಿ ಹಾಜರಿರುವ ಸದಸ್ಯರು ತಮ್ಮ ಪೈಕಿ ಆಯ್ಕೆ ಮಾಡುವಂಥ ಯಾವೊಬ್ಬ ಇತರ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸತಕ್ಕದ್ದು.

(3) ಪ್ರಾಧಿಕಾರದ ತೀರ್ಮಾನಗಳನ್ನು, ಹಾಜರಿದ್ದು ಮತ ಹಾಕುವ ಸದಸ್ಯರ ಅವಿರೋಧ ಸಮ್ಮತಿಸೂಚಕ ಮತದ ಮೂಲಕ ಕೈಗೊಳ್ಳತಕ್ಕದ್ದು. ಪ್ರಾಧಿಕಾರದ ಮುಂದೆ ತೀರ್ಮಾನಕ್ಕಾಗಿ ಬಂದ, ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳಿದ್ದಲ್ಲಿ, ಆಯುಕ್ತರು ಆ ವಿಷಯವನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನವು ಅಂತಿಮವಾಗಿರತಕ್ಕದ್ದು.

(4) ಆಯುಕ್ತರು ಪ್ರಾಧಿಕಾರದ ತೀರ್ಮಾನಗಳನ್ನು ಕಾರ್ಯಗತಗೊಳಿಸತಕ್ಕದ್ದು:

ಪರಂತು, ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮದ ಅಥವಾ ಯಾವುದೇ ಇತರ ಕಾನೂನಿನ ಉಪಬಂಧವನ್ನು ಅಥವಾ ಈ ಅಧಿನಿಯಮದ ಅಥವಾ ಇತರ ಯಾವುದೇ ಕಾನೂನಿನ ಅಡಿಯಲ್ಲಿ ರಚಿಸಲಾದ ಅಥವಾ ಹೊರಡಿಸಿದ ಯಾವುದೇ ನಿಯಮ ಅಥವಾ ಅಧಿಸೂಚನೆ ಅಥವಾ ವಿನಿಯಮಗಳ ಉಪಬಂಧಗಳನ್ನು ಅಥವಾ ರಾಜ್ಯಸರ್ಕಾರವು ಹೊರಡಿಸಿದ ಯಾವುದೇ ಆದೇಶವನ್ನು ಉಲ್ಲಂಘಿಸುತ್ತದೆಯೆಂದು ಅಥವಾ ಪ್ರಾಧಿಕಾರದ ಹಿತಾಸಕ್ತಿಗೆ ಅಥವಾ ಅಭಿವೃದ್ಧಿ ಮತ್ತು ನಿರ್ವಹಣೆಯ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುತ್ತದೆ ಅಥವಾ ಹಾನಿಕರವಾಗುತ್ತದೆಂದು ಆಯುಕ್ತರು ಅಭಿಪ್ರಾಯ ಪಟ್ಟರೆ ಅವರು ನಿರ್ಣಯವನ್ನು ಅನುಮೋದಿಸಿದ ಹದಿನೈದು ದಿನಗಳ ಒಳಗಾಗಿ, ವಿಷಯದ ಬಗ್ಗೆ ಆದೇಶಗಳನ್ನು ಕೋರಿ ಅದನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡತಕ್ಕದ್ದು ಮತ್ತು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ತಾನು ಕೈಗೊಂಡ ಕ್ರಮದ ಬಗ್ಗೆ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು ಮತ್ತು ಆಯುಕ್ತರು ಕಳುಹಿಸಿಕೊಟ್ಟ ಅಂಥ ವಿಷಯದ ಬಗ್ಗೆ ರಾಜ್ಯ ಸರ್ಕಾರವು ಆದೇಶವನ್ನು ನೀಡುವವರೆಗೆ, ಆಯುಕ್ತರು ಆ ನಿರ್ಣಯವನ್ನು ಜಾರಿಗೆ ತರಲು ಬದ್ಧರಲ್ಲ.

(5) ಪ್ರಾಧಿಕಾರವು, ವಿನಿಯಮಗಳ ಮೂಲಕ ತನ್ನ ಸಭೆಗಳ ಕಾರ್ಯಕಲಾಪಗಳಿಗೆ ಸಂಬಂಧಪಟ್ಟಂತೆ ಈ ಅಧಿನಿಯಮದ ಉಪಬಂಧಗಳಿಗೆ ಅಥವಾ ನಿಯಮಗಳಿಗೆ ಅಸಂಗತವಾಗದಂತಹ ಕಾರ್ಯವಿಧಾನಗಳನ್ನು ಗೊತ್ತುಪಡಿಸಬಹುದು.

16. ವ್ಯವಹರಣೆಗಳು ಸರಿಯಾದುವೆಂದು ಮತ್ತು ಉರ್ಜಿತವಾದವೆಂದು ಪೂರ್ವಭಾವನೆ ಮಾಡುವುದು.- ಪ್ರಾಧಿಕಾರದ ಯಾವುದೇ ಕೃತ್ಯ ಅಥವಾ ವ್ಯವಹರಣೆಯು ಅನ್ಯಥಾ ಈ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿದ್ದರೆ, ಅಧ್ಯಕ್ಷರಾಗಿ ಅಥವಾ ಸದಸ್ಯರಾಗಿ ಕಾರ್ಯನಿರ್ವಹಿಸುವ ಯಾವೊಬ್ಬ ವ್ಯಕ್ತಿಯ ಅನರ್ಹತೆ ಅಥವಾ ನೇಮಕಾತಿಯಲ್ಲಿನ ನ್ಯೂನತೆಯು, ಅಂಥ ಕೃತ್ಯ ಅಥವಾ ವ್ಯವಹರಣೆಯನ್ನು ದೂಷಿತಗೊಳಿಸುತ್ತದೆಯೆಂದು ಭಾವಿಸತಕ್ಕದ್ದಲ್ಲ.

17. ಸುತ್ತೋಲೆಯ ಮೂಲಕ ಪ್ರಾಧಿಕಾರದ ತೀರ್ಮಾನಗಳನ್ನು ಸೂಚಿಸುವುದು.- (1) ಅಧ್ಯಕ್ಷರು, ಯಾವುದೇ ಪ್ರಕರಣವನ್ನು ಪ್ರಾಧಿಕಾರದ ಒಂದು ಸಭೆಯಲ್ಲಿ ಚರ್ಚೆಗೆ ತರುವುದಕ್ಕೆ ಬದಲಾಗಿ, ನಿಯಮಿಸಲಾದ ನಮೂನೆಯಲ್ಲಿ ಒಂದು ಟಿಪ್ಪಣಿಯನ್ನು ಪ್ರಾಧಿಕಾರದ ಸದಸ್ಯರ ನಡುವೆ ಆ ಬಗ್ಗೆ ಅವರ ಅಭಿಪ್ರಾಯ ಕೋರಿ ಪರಿಚಲನೆ ಮಾಡಿಸಲು ನಿರ್ದೇಶಿಸಬಹುದು. ಹಾಗೆ ಪರಿಚಲನೆ ಮಾಡಲಾದ ಟಿಪ್ಪಣಿಯಲ್ಲಿರುವ ಪ್ರಸ್ತಾವವನ್ನು ಎಲ್ಲ ಸದಸ್ಯರು ಅವಿರೋಧವಾಗಿ ಅನುಮೋದಿಸಿದರೆ ಅದನ್ನು ಪ್ರಾಧಿಕಾರದ ಸಮ್ಮತಿಸೂಚಕ ನಿರ್ಣಯವೆಂಬುದಾಗಿ ಭಾವಿಸತಕ್ಕದ್ದು ಮತ್ತು ತದನುಸಾರವಾಗಿ ಮುಂದಿನ ಕ್ರಮ ಕೈಗೊಳ್ಳತಕ್ಕದ್ದು. ಪ್ರಾಧಿಕಾರದ ತೀರ್ಮಾನಕ್ಕಾಗಿ ಪರಿಚಲನೆ ಮಾಡಲಾದ ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ವ್ಯಕ್ತವಾದರೆ ಆಯುಕ್ತರು, ಆ ವಿಷಯವನ್ನು, ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನವು ಅಂತಿಮವಾಗಿರತಕ್ಕದ್ದು.

(2) (1)ನೇ ಉಪ-ಪ್ರಕರಣದ ಅಡಿಯಲ್ಲಿ ಅಭಿಪ್ರಾಯಕ್ಕಾಗಿ ಪರಿಚಲನೆ ಮಾಡಲಾದ ಪ್ರಕರಣಗಳ ಸಂದರ್ಭಗಳಲ್ಲಿ ಯಾವೊಬ್ಬ ಸದಸ್ಯರು ಟಿಪ್ಪಣಿಯಲ್ಲಿ ನಿರ್ದಿಷ್ಟಪಡಿಸಿರುವ ದಿನಾಂಕದೊಳಗೆ ತಮ್ಮ ಅಭಿಪ್ರಾಯವನ್ನು ಆಯುಕ್ತರಿಗೆ ತಿಳಿಸಲು ತಪ್ಪಿದರೆ, ಅಂಥ ಸದಸ್ಯರು ಪರಿಚಲನೆಯ ಮೂಲಕ ಸುತ್ತೋಲೆಯಾಗಿ ಕಳುಹಿಸಲಾದ ಆ ಟಿಪ್ಪಣಿಯಲ್ಲಿ ಒಳಗೊಂಡ ಪ್ರಸ್ತಾವವನ್ನು ಒಪ್ಪಿಕೊಂಡಿದ್ದಾರೆಂದು ಭಾವಿಸತಕ್ಕದ್ದು.

(3) 15ನೇ ಪ್ರಕರಣದ ಉಪಬಂಧಗಳು ಯಥೋಚಿತ ವ್ಯತ್ಯಾಸಗಳೊಂದಿಗೆ ಈ ಪ್ರಕರಣದ ಅಡಿಯಲ್ಲಿ ಪರಿಚಲನೆ ಮೂಲಕ ಕೈಗೊಂಡ ಪ್ರಾಧಿಕಾರದ ತೀರ್ಮಾನಗಳಿಗೆ ಅನ್ವಯವಾಗತಕ್ಕದ್ದು.

18. ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಲು ಅಧ್ಯಕ್ಷರ ಅಧಿಕಾರ.- ಯಾವೊಂದು ವಿಷಯವು, 15ನೇ ಪ್ರಕರಣದ ಅಡಿಯಲ್ಲಿ ಪ್ರಾಧಿಕಾರದ ಸಭೆ ಕರೆಯಲು ಅಗತ್ಯಪಡಿಸುವಷ್ಟು ಅಥವಾ 17ನೇ ಪ್ರಕರಣದ ಅಡಿಯಲ್ಲಿ ಪರಿಚಲನೆಯ ಮೂಲಕ ಪ್ರಾಧಿಕಾರವು ತೀರ್ಮಾನಿಸುವವರೆಗೂ ಕಾಯಲು ಸಾಧ್ಯವಾಗದಷ್ಟು ತುರ್ತು ಸ್ವರೂಪದ್ದಾಗಿದೆಯೆಂದು ಅಥವಾ ವಿಷಯವು ಗಹನವಾದುದಲ್ಲವೆಂದು ಅಧ್ಯಕ್ಷರು ಅಭಿಪ್ರಾಯಪಟ್ಟಲ್ಲಿ, ತಾವು ಯುಕ್ತವೆಂದು ಭಾವಿಸುವಂಥ ಆದೇಶಗಳನ್ನು ಅವರು ನೀಡಬಹುದು ಮತ್ತು ಅದನ್ನು ಪ್ರಾಧಿಕಾರದ ತೀರ್ಮಾನಗಳ ರೀತಿಯಲ್ಲಿಯೇ ಅನುಷ್ಠಾನಗೊಳಿಸತಕ್ಕದ್ದು:

ಪರಂತು ಈ ಪ್ರಕರಣದ ಅಡಿಯಲ್ಲಿ ಅಧ್ಯಕ್ಷರು ಕೈಗೊಂಡ ಪ್ರತಿಯೊಂದು ತೀರ್ಮಾನವನ್ನು ಪ್ರಾಧಿಕಾರದ ಮುಂದೆ ಅದರ ಮುಂದಿನ ಸಭೆಯಲ್ಲಿ ಮಂಡಿಸತಕ್ಕದ್ದು. ಕೋರಂ ಶೇಕಡಾ ಐವತ್ತರಷ್ಟು ಅಥವಾ ಅದಕ್ಕಿಂತ ಹೆಚ್ಚಿರತಕ್ಕದ್ದು.

19. ರಾಜ್ಯ ಮಟ್ಟದ ಸಲಹಾ ಸಮಿತಿ.- (1) ಈ ಮುಂದಿನ ಸದಸ್ಯರನ್ನೊಳಗೊಂಡ ರಾಜ್ಯ ಮಟ್ಟದ ಸಲಹಾ ಸಮಿತಿಯು ಇರತಕ್ಕದ್ದು, ಎಂದರೆ:-

1	ವಿಜ್ಞಾನ ಮತ್ತು ತಂತ್ರಜ್ಞಾನ ಮಂತ್ರಿಗಳು, ಕರ್ನಾಟಕ ಸರ್ಕಾರ	ಅಧ್ಯಕ್ಷರು
2	ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಭಾರ ಮಂತ್ರಿಗಳು	ಸಹ-ಅಧ್ಯಕ್ಷರು
3	ಪ್ರವಾಸೋದ್ಯಮ ಮಂತ್ರಿಗಳು, ಕರ್ನಾಟಕ ಸರ್ಕಾರ	ಸಹ-ಅಧ್ಯಕ್ಷರು
4	ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪ್ರತಿನಿಧಿಸುವ ಸಂಸತ್ ಸದಸ್ಯರು	ಸದಸ್ಯರು
5	ವಿಧಾನ ಸಭೆ ಸದಸ್ಯರು, ಗೌರಿಬಿದನೂರು ವಿಧಾನಸಭಾ ಕ್ಷೇತ್ರ	ಸದಸ್ಯರು
6	ಅಭಿವೃದ್ಧಿ ಆಯುಕ್ತರು ಮತ್ತು ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ,	ಪದನಿಮಿತ್ತ ಸದಸ್ಯರು

7	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ಆರ್ಥಿಕ ಇಲಾಖೆ	ಪದನಿಮಿತ್ತ ಸದಸ್ಯರು
8	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ	ಪದನಿಮಿತ್ತ ಸದಸ್ಯರು
9	ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ	ಪದನಿಮಿತ್ತ ಸದಸ್ಯರು
10	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ, ಶಿಕ್ಷಣ(ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ) ಇಲಾಖೆ	ಪದನಿಮಿತ್ತ ಸದಸ್ಯರು
11	ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ	ಪದನಿಮಿತ್ತ ಸದಸ್ಯರು
12	ಸರ್ಕಾರದ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ	ಪದನಿಮಿತ್ತ ಸದಸ್ಯರು
13	ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ	ಪದನಿಮಿತ್ತ ಸದಸ್ಯರು
14	ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷರು ನಾಮನಿರ್ದೇಶಿಸಿದ ಇಸ್ರೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಒಬ್ಬ ಶ್ರೇಷ್ಠ ವಿಜ್ಞಾನಿ	ಪದನಿಮಿತ್ತ ಸದಸ್ಯರು
15	ನಿರ್ದೇಶಕರು, ಭಾರತೀಯ ವಿಜ್ಞಾನ ಸಂಸ್ಥೆ(IISc)	ಪದನಿಮಿತ್ತ ಸದಸ್ಯರು
16	ನಿರ್ದೇಶಕರು, ವಿಜ್ಞಾನ ಗ್ಯಾಲರಿ, ಬೆಂಗಳೂರು	ಪದನಿಮಿತ್ತ ಸದಸ್ಯರು
17	ಸರ್ಕಾರವು ನಾಮನಿರ್ದೇಶಿಸಿದ, ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ, ಪರಿಸರ, ಪರಂಪರೆ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿನ ಮೂವರು ಸದಸ್ಯರು	ಸರ್ಕಾರೇತರ ಸದಸ್ಯರು
18	ಆಯುಕ್ತರು, ಡಾ.ಎಚ್.ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ,	ಸದಸ್ಯ ಕಾರ್ಯದರ್ಶಿ

(1) ಸಲಹಾ ಸಮಿತಿಯು ತಾನು ಅವಶ್ಯವೆಂದು ಭಾವಿಸಿದಲ್ಲಿ ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ, ಪರಿಸರ, ಪರಂಪರೆ, ಪ್ರವಾಸೋದ್ಯಮ ಮತ್ತು ಇತರ ಸಂಬಂಧಿತ ಕ್ಷೇತ್ರಗಳಲ್ಲಿ ತಜ್ಞರಾಗಿರುವ ಯಾವೊಬ್ಬ ವ್ಯಕ್ತಿಯನ್ನು ಆಹ್ವಾನಿಸಬಹುದು.

(2) ಸಲಹಾ ಸಮಿತಿಯು ಪ್ರಾಧಿಕಾರದ ಚಟುವಟಿಕೆಗಳನ್ನು ಸಂಯೋಜಿಸತಕ್ಕದ್ದು ಮತ್ತು ಮೇಲ್ವಿಚಾರಣೆ ಮಾಡತಕ್ಕದ್ದು ಹಾಗೂ ಪ್ರಾಧಿಕಾರವು ಅದರ ಕ್ಷೇತ್ರವ್ಯಾಪ್ತಿಯಲ್ಲಿನ ಪ್ರದೇಶದ ಪರಂಪರೆ ಮತ್ತು ಇತಿಹಾಸಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಪ್ರಾಧಿಕಾರಕ್ಕೆ ಸಲಹೆಯನ್ನು ನೀಡತಕ್ಕದ್ದು ಹಾಗೆಯೇ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಕಲಿಯುವುದಕ್ಕಾಗಿ ಉತ್ತೇಜಕ ಪರಿಸರವನ್ನು ಸೃಷ್ಟಿಸುವುದು ಮತ್ತು ಪ್ರಾಧಿಕಾರದೊಳಗೆ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಒಳಗೊಂಡಂತೆ ಸಾಮಾನ್ಯ ಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿಯ ಬಗ್ಗೆ ಅರಿವನ್ನು ಉಂಟುಮಾಡುವುದು.

(3) ಪ್ರಾಧಿಕಾರದ ಆಯುಕ್ತರು ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸತಕ್ಕದ್ದು ಮತ್ತು ನಿಯಮಿಸಬಹುದಾದ ಅಂಥ ಸ್ಥಳದಲ್ಲಿ ಮತ್ತು ಅಂಥ ಸಮಯದಲ್ಲಿ ಕನಿಷ್ಠ ಆರು ತಿಂಗಳಿಗೊಮ್ಮೆ ಸಮಿತಿಯ ಸಭೆಯನ್ನು ಕರೆಯತಕ್ಕದ್ದು ಮತ್ತು ಅಂಥ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳತಕ್ಕದ್ದು.

(4) ಪ್ರಾಧಿಕಾರದ ಅಧ್ಯಕ್ಷರು ಸಲಹಾ ಸಮಿತಿಯ ಮುಂದೆ ಅಭಿವೃದ್ಧಿ ಯೋಜನೆಯನ್ನು ಹಾಜರುಪಡಿಸತಕ್ಕದ್ದು ಮತ್ತು ಹಿಂದಿನ ವರ್ಷದ ಲೆಕ್ಕಪತ್ರಗಳನ್ನು ಮತ್ತು ಪ್ರಸ್ತುತ ವರ್ಷದ ಆಯವ್ಯಯವನ್ನು ಮಂಡಿಸತಕ್ಕದ್ದು.

(5) ಸಲಹಾ ಸಮಿತಿಯು ಹಿಂದಿನ ವರ್ಷದ ಪರಿಶೋಧಿತ ಲೆಕ್ಕಪತ್ರಗಳನ್ನು, ಪ್ರಸ್ತುತ ವರ್ಷದ ಆಯವ್ಯಯವನ್ನು ಮತ್ತು ಪ್ರಾಜೆಕ್ಟ್ ನ ವಾರ್ಷಿಕ ಅಭಿವೃದ್ಧಿ ಯೋಜನೆಯನ್ನು ಗಮನಿಸತಕ್ಕದ್ದು.

(6) ಸಲಹಾ ಸಮಿತಿಯು ಪ್ರಾಧಿಕಾರದ ವಿವಿಧ ಪ್ರಾಜೆಕ್ಟ್‌ಗಳನ್ನು ನಿರ್ವಹಿಸುವಾಗ ಮತ್ತು ಮೇಲ್ವಿಚಾರಣೆ ಮಾಡುವಾಗ ಯುಕ್ತ ಆದ್ಯತೆಯನ್ನು ನೀಡಬೇಕಾದ ಪ್ರಾಜೆಕ್ಟ್, ಹಣಕಾಸು, ಆಡಳಿತದ ಅಭಿವೃದ್ಧಿಯ ನಿಬಂಧನೆಗಳಿಗೆ ಸಲಹೆಯನ್ನು ನೀಡತಕ್ಕದ್ದು.

(7) ಸಲಹಾ ಸಮಿತಿಯ ನಿರ್ಧಾರಗಳನ್ನು ಸಾಮಾನ್ಯವಾಗಿ ಪ್ರಾಧಿಕಾರವು ಅಳವಡಿಸಿಕೊಳ್ಳತಕ್ಕದ್ದು. ಯಾವುದೇ ಕಾರಣಗಳಿಗಾಗಿ ಪ್ರಾಧಿಕಾರವು ಸಲಹೆಗಳನ್ನು ಅನುಷ್ಠಾನಗೊಳಿಸದಿದ್ದಲ್ಲಿ ಪ್ರಾಧಿಕಾರವು ಕಾರಣಗಳೊಂದಿಗೆ ಸಲಹಾ ಸಮಿತಿಗೆ ಹಿಂತಿರುಗಿಸತಕ್ಕದ್ದು. ಹೇಳಲಾದ ಕಾರಣಗಳನ್ನು ಸಲಹಾ ಸಮಿತಿಯು ಒಪ್ಪದಿದ್ದಲ್ಲಿ ವಿಷಯವನ್ನು ಸರ್ಕಾರಕ್ಕೆ ಕಳುಹಿಸತಕ್ಕದ್ದು. ಅಂಥ ಎಲ್ಲಾ ಪ್ರಕರಣಗಳಲ್ಲಿ ಸರ್ಕಾರದ ತೀರ್ಮಾನವು ಅಂತಿಮವಾಗಿರತಕ್ಕದ್ದು.

ಅಧ್ಯಾಯ - III

ಪ್ರಾಧಿಕಾರದ ಅಭಿವೃದ್ಧಿ ಮತ್ತು ನಿರ್ವಹಣೆ

20. ಪ್ರಾಧಿಕಾರದ ಸ್ಮಾರಕ ತಾಣಗಳು.- (1) ಯಾವುದೇ ಪದ್ಧತಿ, ಸಂಪ್ರದಾಯ, ರೂಢಿಯಲ್ಲಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ಸೃಜಿಸಲಾದ ಮತ್ತು ಅಸ್ತಿತ್ವದಲ್ಲಿರುವ ನ್ಯಾಸದ ನಿಬಂಧನೆಗಳಲ್ಲಿ ಏನೇ ಇದ್ದರೂ, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಹೊಸೂರು, ವಿದುರಾಶ್ವತ್ಥ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಸುತ್ತಮುತ್ತಲಿನ ವ್ಯಾಪ್ತಿ ಪ್ರದೇಶದ ಎಲ್ಲಾ ಅಥವಾ ಯಾವುದೇ ಸ್ಮಾರಕ ತಾಣಗಳ ಸಂಪೂರ್ಣ ನಿಯಂತ್ರಣ, ಒಡೆತನ, ಆಡಳಿತ ವ್ಯವಸ್ಥೆ ಮತ್ತು ಮೇಲ್ವಿಚಾರಣೆಯನ್ನು ಈಗಾಗಲೇ ರಾಜ್ಯಸರ್ಕಾರದಲ್ಲಿ ಅದು ನಿಹಿತವಾಗಿರದಿದ್ದರೆ ರಾಜ್ಯಸರ್ಕಾರವು ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯೋಚಿತ ನಷ್ಟಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಅಧಿನಿಯಮ, 2013 (2013ರ ಕೇಂದ್ರ ಅಧಿನಿಯಮ 30)ರ ಅನುಸಾರವಾಗಿ ಸ್ವಾಧೀನಪಡಿಸಿಕೊಳ್ಳತಕ್ಕದ್ದು ಮತ್ತು ಆ ತರುವಾಯ ರಾಜ್ಯಸರ್ಕಾರವು ಅಧಿಸೂಚಿಸಿದ ದಿನಾಂಕದಿಂದ ಅದು ಪ್ರಾಧಿಕಾರಕ್ಕೆ ವರ್ಗಾವಣೆಯಾಗತಕ್ಕದ್ದು:

(2) ರಾಜ್ಯ ಸರ್ಕಾರವು, ತಾತ್ಕಾಲಿಕ ಉಪಬಂಧಗಳನ್ನು ಕಲ್ಪಿಸುವುದು ಅವಶ್ಯವೆಂದು ಭಾವಿಸಿದರೆ, ಅದು ಸಾಮಾನ್ಯ ಅಥವಾ ವಿಶೇಷ ಆದೇಶದ ಮೂಲಕ ತಾತ್ಕಾಲಿಕ ಉಪಬಂಧಗಳನ್ನು ರಚಿಸಬಹುದು.

21. ಅನುಸೂಚಿಯ ತಿದ್ದುಪಡಿಗೆ ಅಧಿಕಾರ.- ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ, ನಿಯಮಿಸಬಹುದಾದಂಥ ಕಾರ್ಯವಿಧಾನವನ್ನು ಅನುಸರಿಸಿದ ತರುವಾಯ ಅನುಸೂಚಿಯಲ್ಲಿ ಯಾವುದೇ ನಮೂದನ್ನು ಸೇರಿಸಿ ಅಥವಾ ಮಾರ್ಪಡಿಸಿ ಅದನ್ನು ತಿದ್ದುಪಡಿ ಮಾಡಬಹುದು.

22. ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವುದು, ಅದರ ಅನುಮೋದನೆ ಹಾಗೂ ಅದನ್ನು ಕಾರ್ಯಗತಗೊಳಿಸುವುದು.- (1) ಪ್ರಾಧಿಕಾರವು, ಅದರ ರಚನೆಯಾದ ಮೇಲೆ, ಆದಷ್ಟು ಬೇಗನೆ ಹೊಸೂರು, ವಿದುರಾಶ್ವತ್ಥ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲ್ಲೂಕಿನ ಸುತ್ತಮುತ್ತಲಿರುವ, ಅಂತಾರಾಷ್ಟ್ರೀಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ, ಪ್ರವಾಸೋದ್ಯಮ ಮತ್ತು ಸ್ಮಾರಕ ಕೇಂದ್ರವನ್ನಾಗಿ ಹಾಗೂ ಪ್ರಸಾರದ ಕೇಂದ್ರವನ್ನಾಗಿ ಮಾಡಿ ಅಭಿವೃದ್ಧಿಗೊಳಿಸಲು ಯೋಜನೆಯನ್ನು ಸಿದ್ಧಪಡಿಸತಕ್ಕದ್ದು ಮತ್ತು ಅಭಿವೃದ್ಧಿ ಯೋಜನೆಯು ಈ ಮುಂದಿನವುಗಳನ್ನು ಒಳಗೊಂಡಿರಬಹುದು, ಎಂದರೆ:-

(ಎ) ಯಾವುದೇ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಹಾಗೂ ಪರಂಪರಾ ತಾಣದ ಅಥವಾ ಕಟ್ಟಡಗಳ ಸಂರಕ್ಷಣೆ ಮತ್ತು ಅದರ ಜೀರ್ಣೋದ್ಧಾರ ಮತ್ತು ಅವುಗಳನ್ನು ನಿರ್ವಹಿಸುವ ಕಾರ್ಯಕ್ರಮಗಳು;

(ಬಿ) ಪ್ರಾಧಿಕಾರದ ಅಭಿಪ್ರಾಯದಲ್ಲಿ ಅಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಲು ಅವಶ್ಯವಾದ ಭೂಮಿಯನ್ನು, ಭೂಸ್ವಾಧೀನ ಅಥವಾ ಖರೀದಿ ಅಥವಾ ವಿನಿಮಯದ ಮೂಲಕ ಅಥವಾ ಅನ್ಯಥಾ ಸ್ವಾಧೀನಪಡಿಸಿ ಕೊಳ್ಳುವುದಕ್ಕಾಗಿ ಪ್ರಸ್ತಾವಗಳು;

(ಸಿ) ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಹಾಗೂ ಪರಂಪರೆ ತಾಣ ಅಥವಾ ಕಟ್ಟಡಗಳನ್ನು ಸ್ಥಾಪಿಸುವುದು ಮತ್ತು ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ, ಪ್ರವಾಸೋದ್ಯಮ, ಧಾರ್ಮಿಕ ಮತ್ತು ವಿದುರಾಶ್ವತ್ಥದ ಚಾರಿತ್ರಿಕ ಮಹತ್ವವನ್ನು ಅಭಿವೃದ್ಧಿ ಪಡಿಸುವ ಹಿತಾಸಕ್ತಿಯ ಕಾರ್ಯಕ್ರಮಗಳು.

(ಡಿ) ಅವಶ್ಯಕ ಸಾಲು ಅಂಗಡಿಗಳನ್ನು ಅಥವಾ ವಾಣಿಜ್ಯ-ಸಂಕೀರ್ಣಗಳನ್ನು ನಿರ್ಮಿಸುವುದು;

(ಇ) ವಿದುರಾಶ್ವತ್ಥದಲ್ಲಿ ವೀರಸೌಧದ ಮಾದರಿಯಲ್ಲಿ ಒಂದು ಸಭಾಂಗಣವನ್ನು ನಿರ್ಮಿಸುವುದು;

(ಎಫ್) ಗೌರಿ ಬಿದನೂರು ತಾಲ್ಲೂಕಿನ ಹೊಸಕೋಟೆಯಲ್ಲಿ ಸ್ಥಾಪನೆಯಾಗಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಅಂತರರಾಷ್ಟ್ರೀಯ ವಿಜ್ಞಾನ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವುದು.

(ಜಿ) 2(ಬಿ)ನೇ ಪ್ರಕರಣದಲ್ಲಿ ಪರಿಭಾಷಿಸಲಾದಂತೆ ಸೌಕರ್ಯಗಳನ್ನು ಕಲ್ಪಿಸುವುದು;

(ಎಚ್) ಕಟ್ಟಡಗಳ ನಿರ್ಮಾಣ ಹಾಗೂ ಪುನರ್-ನಿರ್ಮಾಣವೂ ಸೇರಿದಂತೆ ಎಲ್ಲಾ ಅಥವಾ ಯಾವುದೇ ಭೂಮಿಯ ವಿನ್ಯಾಸ ಮತ್ತು ಮರು ವಿನ್ಯಾಸ;

(ಐ) ಚರಂಡಿ ವ್ಯವಸ್ಥೆ, ವಿದ್ಯುಚ್ಛಕ್ತಿ ಮತ್ತು ನೀರು ಪೂರೈಕೆ ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಒದಗಿಸುವುದು;

(ಜೆ) ಪ್ರಾಧಿಕಾರವು, ಸಾಮಾನ್ಯವಾಗಿ ತನ್ನ ಯೋಜನಾ ಕಾರ್ಯಕ್ಕೆ ಅನುಕೂಲವಾಗುವಂತೆ ಮತ್ತು ಮುಖ್ಯವಾಗಿ ಚರಂಡಿ ಉತ್ತಮವಾಗಿ ಹರಿಯುವ ವ್ಯವಸ್ಥೆಯನ್ನು ಒದಗಿಸಲು, ಯಾವುದೇ ಭೂಮಿಯನ್ನು ಎತ್ತರಿಸುವುದು ಸೂಕ್ತವೆಂದು ಭಾವಿಸಿದರೆ ಅಂಥ ಭೂಮಿಯನ್ನು ಎತ್ತರಿಸುವುದು;

(ಕೆ) ಹೊಸೂರು, ವಿದುರಾಶ್ವತ್ಥ ಅಥವಾ ಅದಕ್ಕೆ ಹೊಂದಿಕೊಂಡಂತಿರುವ ಪ್ರದೇಶದಲ್ಲಿ ಉತ್ತಮ ಗಾಳಿ-ಬೆಳಕು ದೊರಕುವಂತೆ ಖಾಲಿ ಜಾಗಗಳನ್ನು ಬಿಡುವುದು;

(ಎಲ್) ಜನರ ವಾಸಕ್ಕೆ ಯೋಗ್ಯವಲ್ಲದ ಹಾಗೂ ಅಭಿವೃದ್ಧಿ ಯೋಜನೆಗೆ ತಕ್ಕದಲ್ಲದ ಎಲ್ಲ ಕಟ್ಟಡಗಳನ್ನು ಕಡೆಹುವುದು;

(ಎಮ್) ಅಡಚಣೆಯನ್ನುಂಟುಮಾಡುವ ಕಟ್ಟಡಗಳನ್ನು ಅಥವಾ ಕಟ್ಟಡಗಳ ಭಾಗಗಳನ್ನು ಕಡೆಹುವುದು;

(ಎನ್) ಕಟ್ಟಡಗಳ ನಿರ್ಮಾಣ ಮತ್ತು ಪುನರ್-ನಿರ್ಮಾಣ, ಅವುಗಳನ್ನು ನಿರ್ವಹಿಸುವುದು ಮತ್ತು ಸಂರಕ್ಷಿಸುವುದು;

(ಒ) ರಾಜ್ಯ ಸರ್ಕಾರದ ಅನುಮೋದನೆಗೆ ಒಳಪಟ್ಟು, ಯೋಜನೆಯಲ್ಲಿ ಸೇರಿರುವ ಯಾವುದೇ ಸ್ವತ್ತನ್ನು ಮಾರಾಟ ಮಾಡುವುದು, ಬಾಡಿಗೆಗೆ ಕೊಡುವುದು ಅಥವಾ ವಿನಿಮಯ ಮಾಡಿಕೊಳ್ಳುವುದು;

(ಪಿ) ಪ್ರಾಧಿಕಾರದ ನೌಕರರಿಗೆ ವಸತಿ ಸೌಲಭ್ಯವನ್ನು ಒದಗಿಸುವುದು;

(ಕ್ಯೂ) ಸಂಪರ್ಕ ಮತ್ತು ಸಾರಿಗೆ ಸೌಲಭ್ಯಗಳನ್ನು ಒದಗಿಸುವುದು;

(ಆರ್) ಅಭಿವೃದ್ಧಿ ಯೋಜನೆಯ ಭೌಗೋಳಿಕ ಪ್ರದೇಶದಲ್ಲಿ ಈಗಿರುವ ಮತ್ತು ಮುಂದುವರಿಸಲು ಅನುಮತಿಸಬಹುದಾದಂಥ ಧಾರ್ಮಿಕ ಸಂಸ್ಥೆಗಳೊಂದಿಗೆ, ಅವು ಅಭಿವೃದ್ಧಿ ಯೋಜನೆಯ ಪರಿಕಲ್ಪನೆಗೆ ಸರಿಹೊಂದುತ್ತಿರುವವರೆಗೆ ಅಂಥ ಹೊಂದಾಣಿಕೆಗಳು ಮತ್ತು ಒಪ್ಪಂದಗಳನ್ನು ಮಾಡಿಕೊಳ್ಳುವುದು;

(ಎಸ್) ಹೊಸೂರು, ವಿದುರಾಶ್ವತ್ಥ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಸುತ್ತಮುತ್ತಲಿನ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ, ಪ್ರವಾಸೋದ್ಯಮ ಮತ್ತು ಸ್ಮಾರಕ

ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸುವುದು ಮತ್ತು ನಿರ್ವಹಣೆ ಮಾಡುವುದು; ಮತ್ತು ಡಾ. ಎಚ್. ನರಸಿಂಹಯ್ಯನವರ ಜೀವನದೊಂದಿಗೆ ಸಂಬಂಧ ಹೊಂದಿರುವ ಇತರ ಮುಖ್ಯ ಸ್ಥಳಗಳ ರಕ್ಷಣೆ ಮತ್ತು ಅಭಿವೃದ್ಧಿ ಹಾಗೂ ಶೈಕ್ಷಣಿಕ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವುದಕ್ಕಾಗಿ ಯುಕ್ತ ಹಾಗೂ ಆನುಷಂಗಿಕವೆಂದು ಪ್ರಾಧಿಕಾರವು ಅಭಿಪ್ರಾಯಪಡುವಂಥ ಇತರ ಯಾವುದೇ ವಿಷಯಗಳು;

(2) (1)ನೇ ಉಪ-ಪ್ರಕರಣದಡಿ ಸಿದ್ಧಪಡಿಸಲಾದ ಅಭಿವೃದ್ಧಿ ಯೋಜನೆಯನ್ನು ಆಯುಕ್ತರು ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡತಕ್ಕದ್ದು. ರಾಜ್ಯ ಸರ್ಕಾರವು, ಮಾರ್ಪಾಟುಗಳ ಸಹಿತವಾಗಿ ಅಥವಾ ಯಾವುದೇ ಮಾರ್ಪಾಟುಗಳಿಲ್ಲದೆ ಯೋಜನೆಯನ್ನು ಅನುಮೋದಿಸಬಹುದು.

(3) (2)ನೇ ಉಪ-ಪ್ರಕರಣದಡಿ ಅಭಿವೃದ್ಧಿ ಯೋಜನೆಯನ್ನು ಅನುಮೋದಿಸಿದ ತರುವಾಯ, ರಾಜ್ಯ ಸರ್ಕಾರವು ಪ್ರಾಧಿಕಾರದ ಶಿಫಾರಸುಗಳ ಮೇಲೆ ಕಾಲಕಾಲಕ್ಕೆ ತಾನು ಅವಶ್ಯವೆಂದು ಭಾವಿಸುವಂಥ ಮಾರ್ಪಾಟುಗಳನ್ನು ಯೋಜನೆಯಲ್ಲಿ ಮಾಡಬಹುದು.

(4) ಈ ಪ್ರಕರಣದಡಿ ರಾಜ್ಯ ಸರ್ಕಾರವು ಅನುಮೋದಿಸಿದ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತ ಗೊಳಿಸುವುದಕ್ಕಾಗಿ ಕಾಮಗಾರಿಗಳನ್ನು ಕೈಗೊಳ್ಳುವ ಮತ್ತು ವೆಚ್ಚವನ್ನು ಮಾಡುವ ಅಧಿಕಾರವನ್ನು ಪ್ರಾಧಿಕಾರವು ಹೊಂದಿರತಕ್ಕದ್ದು.

23. ಸ್ಮಾರಕ ತಾಣಗಳ ನಿರ್ವಹಣೆ.- ರಾಜ್ಯ ಸರ್ಕಾರವು ಪ್ರಾಧಿಕಾರದ ಶಿಫಾರಸ್ಸಿನ ಮೇಲೆ ಅಥವಾ ಅನ್ಯಥಾ, ಸ್ಮಾರಕ ತಾಣ ನಿರ್ವಹಣೆಗಾಗಿ ನಿಯಮಗಳ ಮೂಲಕ ಉಪಬಂಧಗಳನ್ನು ರಚಿಸಬೇಕು, ಈ ಉಪಬಂಧಗಳಲ್ಲಿ ಅದರ ಇತರ ತಾಣಗಳೂ ಸೇರಿದಂತೆ ಪ್ರಾಧಿಕಾರದ ಸ್ವತ್ತನ್ನು ಬಳಸಿಕೊಳ್ಳಬಹುದಾದ ರೀತಿ, ನಗರಕ್ಕೆ ಬರುವ ಯಾತ್ರಿಕರು, ಪ್ರವಾಸಿಗರು ಮತ್ತು ಇತರ ಸಂದರ್ಶಕರು ಬಳಸಿಕೊಳ್ಳಬಹುದಾದ ವಿವಿಧ ಸೌಲಭ್ಯಗಳಿಗಾಗಿ ಅವರಿಂದ ವಸೂಲು ಮಾಡಬಹುದಾದ ದರಗಳು, ಶುಲ್ಕಗಳು ಅಥವಾ ಇತರ ವೆಚ್ಚಗಳು ಮತ್ತು ಪರಂಪರೆ ತಾಣಗಳ ಆವರಣಕ್ಕೆ ಸಂಬಂಧಿಸಿದ ಯುಕ್ತವಾದಂಥ ಇತರ ವಿಷಯಗಳು; ಭೂ ಕಂದಾಯದ ಬಾಕಿ ಎಂಬಂತೆ ಬಾಡಿಗೆ ಅಥವಾ ನಷ್ಟಪರಿಹಾರವನ್ನು ವಸೂಲು ಮಾಡುವ ಅಧಿಕಾರ ಮುಂತಾದ ಇತರ ವಿಷಯಗಳನ್ನು ಒಳಗೊಂಡಿರತಕ್ಕದ್ದು.

24. ಪ್ರಾಧಿಕಾರದ ಅನುಮತಿ ಇಲ್ಲದೆ ಯಾವುದೇ ಇತರ ಪ್ರಾಧಿಕಾರ ಅಥವಾ ವ್ಯಕ್ತಿಯು ಅಭಿವೃದ್ಧಿಯನ್ನು ಕೈಗೊಳ್ಳಕೂಡದು.- (1) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಏನೇ ಇದ್ದರೂ, ಪ್ರಾಧಿಕಾರದ ಪೂರ್ವಾನುಮತಿಯೊಂದಿಗೆ ಹೊರತು, ಪ್ರಾಧಿಕಾರವು ಕಾಲಕಾಲಕ್ಕೆ ಅಧಿಸೂಚನೆಯ ಮೂಲಕ ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಯ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ಯಾವುದೇ ಅಭಿವೃದ್ಧಿಯನ್ನು ಯಾವುದೇ ಪ್ರಾಧಿಕಾರ ಅಥವಾ ವ್ಯಕ್ತಿಯು ಕೈಗೊಳ್ಳತಕ್ಕದ್ದಲ್ಲ.

(2) ಮೇಲೆ ಹೇಳಿದ ತಾಣಗಳೊಳಗೆ, (1) ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ಯಾವುದೇ ಅಭಿವೃದ್ಧಿಗೆ ಪರವಾನಿಗೆ ಮಂಜೂರಾತಿ ನೀಡಲು, ಪ್ರಾಧಿಕಾರವು ಅಂಥ ಅಭಿವೃದ್ಧಿಗೆ ಪರವಾನಿಗೆ ಮಂಜೂರಾತಿ ನೀಡದ ಹೊರತು ಸ್ಥಳೀಯ ಪ್ರಾಧಿಕಾರವು ಪರವಾನಿಗೆ ಮಂಜೂರಾತಿ ನೀಡತಕ್ಕದ್ದಲ್ಲ.

(3) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ಅಭಿವೃದ್ಧಿಯನ್ನು ಕೈಗೊಳ್ಳಲು ಇಚ್ಛಿಸುವ ಯಾವುದೇ ಪ್ರಾಧಿಕಾರ ಅಥವಾ ವ್ಯಕ್ತಿಯು ಅಂಥ ಅಭಿವೃದ್ಧಿಯನ್ನು ಕೈಗೊಳ್ಳಲು ಅನುಮತಿಯನ್ನು ಕೋರಿ ಲಿಖಿತ ಅರ್ಜಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು.

(4) ಪ್ರಾಧಿಕಾರವು, ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ, ತಾನು ವಿಧಿಸುವುದು ಸೂಕ್ತವೆಂದು ಭಾವಿಸಬಹುದಾದಂಥ ಷರತ್ತುಗಳೊಡನೆ ಅಥವಾ ಷರತ್ತುಗಳಿಲ್ಲದೆ ಅಂಥ ಅನುಮತಿಯನ್ನು ನೀಡಬಹುದು ಅಥವಾ ಅಂಥ ಅನುಮತಿಯನ್ನು ನೀಡಲು ನಿರಾಕರಿಸಬಹುದು.

(5) (4)ನೇ ಉಪ ಪ್ರಕರಣದ ಅಡಿಯಲ್ಲಿಯ ಪ್ರಾಧಿಕಾರದ ತೀರ್ಮಾನದಿಂದ ಬಾಧಿತವಾದ ಯಾವುದೇ ಪ್ರಾಧಿಕಾರ ಅಥವಾ ವ್ಯಕ್ತಿಯು, ತೀರ್ಮಾನದ ದಿನಾಂಕದಿಂದ ಮೂವತ್ತು ದಿನಗಳೊಳಗೆ

ಅಂಥ ತೀರ್ಮಾನದ ವಿರುದ್ಧ ರಾಜ್ಯ ಸರ್ಕಾರಕ್ಕೆ ಅಪೀಲನ್ನು ಸಲ್ಲಿಸಬಹುದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನವು ಅಂತಿಮವಾಗಿರತಕ್ಕದ್ದು:

ಪರಂತು, ಅಂಥ ಅಪೀಲನ್ನು ಸಲ್ಲಿಸುವ ಬಾಧಿತ ಪ್ರಾಧಿಕಾರವು, ಕೇಂದ್ರ ಸರ್ಕಾರದ ಆಡಳಿತ ನಿಯಂತ್ರಣದಲ್ಲಿದ್ದರೆ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಡನೆ ಸಮಾಲೋಚನೆ ನಡೆಸಿದ ತರುವಾಯ ಅಪೀಲನ್ನು ತೀರ್ಮಾನಿಸತಕ್ಕದ್ದು.

(6) ಯಾವೊಬ್ಬ ವ್ಯಕ್ತಿ ಅಥವಾ ಪ್ರಾಧಿಕಾರವು (5)ನೇ ಉಪ ಪ್ರಕರಣದಲ್ಲಿ ಮಾರ್ಪಡಿಸಲಾದಂತೆ (4)ನೇ ಉಪ ಪ್ರಕರಣದ ಅಡಿಯಲ್ಲಿ ನೀಡಿದ ತೀರ್ಮಾನಕ್ಕೆ ವಿರುದ್ಧವಾಗಿ ಯಾವುದೇ ಕಾರ್ಯವನ್ನು ಕೈಗೊಂಡಿದ್ದರೆ, ಅಂಥ ತೀರ್ಮಾನಕ್ಕೆ ವಿರುದ್ಧವಾಗಿ ಕೈಗೊಂಡ ಯಾವುದೇ ಅಭಿವೃದ್ಧಿಯನ್ನು ಕಡೆಹುವ, ನಾಶಪಡಿಸುವ ಅಥವಾ ತೆಗೆದುಹಾಕುವ ಅಧಿಕಾರವನ್ನು ಮತ್ತು ಅಂಥ ಕಡೆಹುವ, ನಾಶಪಡಿಸುವ ಅಥವಾ ತೆಗೆದುಹಾಕುವ ವೆಚ್ಚವನ್ನು ಸಂಬಂಧಪಟ್ಟ ವ್ಯಕ್ತಿಯಿಂದ ಅಥವಾ ಪ್ರಾಧಿಕಾರದಿಂದ ವಸೂಲ್ಮಾಡುವ ಅಧಿಕಾರವನ್ನು ಪ್ರಾಧಿಕಾರವು ಹೊಂದಿರತಕ್ಕದ್ದು.

25. ಪ್ರವೇಶಕ್ಕೆ ಅಧಿಕಾರ.- ಪ್ರಾಧಿಕಾರವು, ಯಾವುದೇ ಭೂಮಿ ಅಥವಾ ಕಟ್ಟಡವನ್ನು, ಕೆಲಸಗಾರರ ಸಹಾಯ ಪಡೆದು ಅಥವಾ ಸಹಾಯವನ್ನು ಪಡೆಯದೆ,

(ಎ) ಅಂಥ ಭೂಮಿ ಅಥವಾ ಕಟ್ಟಡಕ್ಕಾಗಿ ಯಾವುದೇ ವಿಚಾರಣೆ, ತಪಾಸಣೆ, ಅಳತೆ ಅಥವಾ ಸಮೀಕ್ಷೆ ಅಥವಾ ಮಟ್ಟ ತೆಗೆದುಕೊಳ್ಳುವ;

(ಬಿ) ನಿರ್ಮಾಣದಲ್ಲಿರುವ ಕಾಮಗಾರಿಗಳನ್ನು ಪರೀಕ್ಷಿಸುವ ಮತ್ತು ಒಳಚರಂಡಿ ಹಾಗೂ ಚರಂಡಿಗಳ ಮಾರ್ಗವನ್ನು ಖಚಿತಪಡಿಸಿಕೊಳ್ಳುವ;

(ಸಿ) ಕೆಳ ಮಣ್ಣಿನಲ್ಲಿ ತೋಡುವ ಅಥವಾ ಕೊರೆಯುವ;

(ಡಿ) ಕಾಮಗಾರಿಯ ಗಡಿಗಳನ್ನು ಮತ್ತು ಉದ್ದೇಶಿತ ರೇಖೆಗಳನ್ನು ಹಾಕುವ;

(ಇ) ಗುರುತುಗಳನ್ನು ಇರಿಸುವ ಹಾಗೂ ಕಂದಕಗಳನ್ನು ತೋಡುವ ಮೂಲಕ ಅಂಥ ಮಟ್ಟಗಳನ್ನು, ಗಡಿಗಳನ್ನು ಮತ್ತು ರೇಖೆಗಳನ್ನು ಹಾಕುವ;

(ಎಫ್) ಯಾವುದೇ ಯೋಜನೆಯನ್ನು ಉಲ್ಲಂಘಿಸಿ ಅಥವಾ ಯಾವ ಷರತ್ತುಗಳಿಗೆ ಒಳಪಟ್ಟು ಅಂಥ ಅನುಮತಿಯನ್ನು ನೀಡಲಾಗಿತ್ತೋ ಆ ಷರತ್ತುಗಳನ್ನು ಉಲ್ಲಂಘಿಸಿ ಯಾವುದೇ ಭೂಮಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆಯೇ ಅಥವಾ ಅಭಿವೃದ್ಧಿಪಡಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ; ಅಥವಾ

(ಜಿ) ಈ ಅಧಿನಿಯಮದ ದಕ್ಷ ಆಡಳಿತಕ್ಕಾಗಿ ಅವಶ್ಯಕವಾದ ಇತರ ಯಾವುದೇ ಕಾರ್ಯಗಳನ್ನು ಮಾಡುವ,-

- ಉದ್ದೇಶಕ್ಕಾಗಿ ಪ್ರವೇಶಿಸಲು ಯಾವೊಬ್ಬ ವ್ಯಕ್ತಿಯನ್ನು ಪ್ರಾಧಿಕರಿಸಬಹುದು:

ಪರಂತು,

(i) ಸೂರ್ಯೋದಯ ಮತ್ತು ಸೂರ್ಯಾಸ್ತದೊಳಗಿನ ಅವಧಿಯ ಹೊರತಾಗಿ ಮತ್ತು ಅಧಿಭೋಗದಾರನಿಗೆ ಅಥವಾ ಅಲ್ಲಿ ಯಾವೊಬ್ಬ ಅಧಿಭೋಗದಾರನು ಇರದಿದ್ದರೆ ಭೂಮಿಯ ಅಥವಾ ಕಟ್ಟಡದ ಮಾಲೀಕನಿಗೆ ಸೂಕ್ತ ನೋಟೀಸನ್ನು ಕೊಡದೆ ಹಾಗೆ ಪ್ರವೇಶಿಸತಕ್ಕದ್ದಲ್ಲ;

(ii) ಮಹಿಳೆಯರು ಅಥವಾ ಮಕ್ಕಳು, ಯಾರಾದರೂ ಇದ್ದರೆ ಅವರು, ಅಂಥ ಭೂಮಿ ಅಥವಾ ಕಟ್ಟಡದಿಂದ ಹೊರ ಹೋಗಲು ಸಾಕಷ್ಟು ಅವಕಾಶವನ್ನು ಪ್ರತಿ ಸಂದರ್ಭದಲ್ಲಿಯೂ ನೀಡತಕ್ಕದ್ದು;

(iii) ಪ್ರವೇಶ ಮಾಡಿದ ಉದ್ದೇಶದ ಜರೂರು ಅವಶ್ಯಕತೆಗೆ ಸರಿಹೊಂದುವಷ್ಟರ ಮಟ್ಟಿಗೆ ಪ್ರವೇಶಿಸಿದ ಭೂಮಿ ಅಥವಾ ಕಟ್ಟಡದ ಅಧಿಭೋಗದಾರನ ಸಾಮಾಜಿಕ ಮತ್ತು ಧಾರ್ಮಿಕ ಆಚರಣೆಗೆ ಯಾವಾಗಲೂ ಸೂಕ್ತ ಗೌರವ ನೀಡತಕ್ಕದ್ದು.

26. ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರದ ಅಧಿಕಾರಗಳ ಪ್ರತ್ಯಾಯೋಜನೆ.- ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ರಾಜ್ಯ ಸರ್ಕಾರವು

ಅಧಿಸೂಚನೆಯ ಮೂಲಕ ತಾನು ಚಲಾಯಿಸಬಹುದಾದ ಯಾವುದೇ ಅಧಿಕಾರಗಳನ್ನು ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಬಹುದು ಮತ್ತು ಅಂಥ ಅಧಿಸೂಚನೆಯನ್ನು ಹೊರಡಿಸಿದ ತರುವಾಯ ಪ್ರಾಧಿಕಾರವು ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು ಮತ್ತು ಅಂಥ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು.

27. ಬೀದಿಗಳು ಮುಂತಾದವುಗಳ ನಿರ್ವಹಣೆಯ ಕರ್ತವ್ಯ.- ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ, 1993ರಲ್ಲಿ (1993ರ ಕರ್ನಾಟಕ ಅಧಿನಿಯಮ 14) ಮತ್ತು ಕರ್ನಾಟಕ ಮುನ್ಸಿಪಾಲಿಟಿಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 22)ರಲ್ಲಿ ಏನೇ ಇದ್ದರೂ, ಈ ಮುಂದಿನ ವಿಷಯಗಳಿಗೆ ಸಂಬಂಧಿಸಿದಂತೆ ತಾನು ಕಾನೂನು ಬದ್ಧವಾಗಿ ಬಳಸಬಹುದಾದ ಯಾವುದೇ ಸಾಧನ ಅಥವಾ ತೆಗೆದುಕೊಳ್ಳಬಹುದಾದ ಯಾವುದೇ ಕ್ರಮದ ಮೂಲಕ ಸಮಂಜಸವಾದ ಮತ್ತು ಸಮರ್ಪಕವಾದ ಉಪಬಂಧಗಳನ್ನು ರಚಿಸುವುದು ಪ್ರಾಧಿಕಾರದ ಕರ್ತವ್ಯವಾಗಿರತಕ್ಕದ್ದು; ಎಂದರೆ:-

(ಎ) ಪ್ರಾಧಿಕಾರದ ಅಧಿಕಾರದ ವ್ಯಾಪ್ತಿಯಲ್ಲಿನ ಬೀದಿಗಳ ನಿರ್ವಹಣೆ, ದುರಸ್ತಿ ಮಾಡಿಸುವುದು, ದೀಪ ವ್ಯವಸ್ಥೆ ಮತ್ತು ಸ್ವಚ್ಛಗೊಳಿಸುವುದು; ಮತ್ತು

(ಬಿ) ಪ್ರಾಧಿಕಾರದ ಅಧಿಕಾರದ ವ್ಯಾಪ್ತಿಯಲ್ಲಿನ ಬೀದಿಗಳ ಸಂಬಂಧದಲ್ಲಿ ಚರಂಡಿ, ನೈರ್ಮಲ್ಯ ವ್ಯವಸ್ಥೆ ಮತ್ತು ನೀರು ಸರಬರಾಜು.

28. 1974ರ ಕರ್ನಾಟಕ ಅಧಿನಿಯಮ 32ನ್ನು ಪ್ರಾಧಿಕಾರದ ಆವರಣಗಳಿಗೆ ಅನ್ವಯಿಸುವುದು.- (1) ರಾಜ್ಯ ಸರ್ಕಾರವು, (2)ನೇ ಉಪಪ್ರಕರಣದ ಉಪಬಂಧಗಳಿಗೆ ಒಳಪಟ್ಟು ಅಧಿಸೂಚನೆಯ ಮೂಲಕ, ಅಂಥ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ, ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು ಹೊರಹಾಕುವ) ಅಧಿನಿಯಮ, 1974 (1974ರ ಕರ್ನಾಟಕ ಅಧಿನಿಯಮ 32)ರ ಅಧಿನಿಯಮವು ಸಾರ್ವಜನಿಕ ಆವರಣಗಳಿಗೆ ಸಂಬಂಧಿಸಿ ಅನ್ವಯಿಸುವಂತೆ ಪ್ರಾಧಿಕಾರಕ್ಕೆ ಸೇರಿದ, ಅದರಲ್ಲಿ ನಿಹಿತವಾದ ಅಥವಾ ಅದು ಗುತ್ತಿಗೆಗೆ ತೆಗೆದುಕೊಂಡ ಆವರಣಕ್ಕೆ, ಅನ್ವಯಿಸತಕ್ಕದ್ದೆಂದು ಉಪಬಂಧ ಕಲ್ಪಿಸಬಹುದು.

(2) (1)ನೇ ಉಪ ಪ್ರಕರಣದ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದ ತರುವಾಯ, ಮೇಲ್ಕಂಡ ಅಧಿನಿಯಮವು ಮತ್ತು ಅದರಡಿ ರಚಿಸಿದ ನಿಯಮಗಳು ಈ ಮುಂದಿನ ಮಾರ್ಪಾಡುಗಳೊಡನೆ ಪ್ರಾಧಿಕಾರಕ್ಕೆ ಸೇರಿದ ಆವರಣಗಳಿಗೆ ಅನ್ವಯವಾಗತಕ್ಕದ್ದು, ಎಂದರೆ,-

(ಎ) ರಾಜ್ಯ ಸರ್ಕಾರವು, ತಾನು ಸೂಕ್ತವೆಂದು ಭಾವಿಸುವಂತೆ ರಾಜ್ಯ ಸರ್ಕಾರದ ಅಥವಾ ಪ್ರಾಧಿಕಾರದ ಒಬ್ಬ ಅಧಿಕಾರಿಯನ್ನು ಮೇಲ್ಕಂಡ ಅಧಿನಿಯಮದ ಉದ್ದೇಶಗಳಿಗಾಗಿ ಸಕ್ಷಮ ಅಧಿಕಾರಿ ಎಂದು ನೇಮಿಸಬಹುದು;

(ಬಿ) ಆ ಅಧಿನಿಯಮದಲ್ಲಿ ಮತ್ತು ಆ ನಿಯಮಗಳಲ್ಲಿ "ಸಾರ್ವಜನಿಕ ಆವರಣ" ಕ್ಕೆ ಮಾಡಿದ ಉಲ್ಲೇಖಗಳು ಪ್ರಾಧಿಕಾರದ ಆವರಣಗಳಿಗೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು ಮತ್ತು ಆ ಅಧಿನಿಯಮದ 6, 7, 8, 14, 15, 16 ಮತ್ತು 17ನೇ ಪ್ರಕರಣಗಳಲ್ಲಿ "ರಾಜ್ಯ ಸರ್ಕಾರ" ಕ್ಕೆ ಮಾಡಿದ ಉಲ್ಲೇಖಗಳನ್ನು, ಪ್ರಾಧಿಕಾರಕ್ಕೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು.

29. ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮಕ್ಕೆ ಪ್ರಾಧಿಕಾರದ ಉತ್ತೇಜನ.- ಈ ಪಾರಂಪರಿಕ ತಾಣಗಳಿಗೆ ಸಾಕಷ್ಟು ಪ್ರಚಾರವನ್ನು ನೀಡಲು ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಕ್ಕಾಗಿ ಪ್ರಾಧಿಕಾರವು ಕಾರ್ಯಕ್ರಮಗಳನ್ನು ಮತ್ತು ಕಾರ್ಯಚಟುವಟಿಕೆಗಳನ್ನು ವ್ಯವಸ್ಥೆ ಮಾಡಬಹುದು. ಅಂಥ ಕಾರ್ಯಕ್ರಮಗಳು ಈ ಮುಂದಿನವುಗಳನ್ನು ಒಳಗೊಂಡಿರಬಹುದು:-

(ಎ) ಡಾ. ಎಚ್. ನರಸಿಂಹಯ್ಯನವರ ಜನ್ಮ ದಿನಾಚರಣೆಯನ್ನು ಆಚರಿಸುವುದಕ್ಕಾಗಿ ಕಲಾ ಪ್ರದರ್ಶನಗಳ ಏರ್ಪಾಟು ಮತ್ತು ಮಾರಾಟ ಕಾರ್ಯಕ್ರಮಗಳನ್ನು ಒಳಗೊಂಡಿರುವುದು.

(ಬಿ) ಡಾ. ಎಚ್. ನರಸಿಂಹಯ್ಯನವರ ವಿದ್ವತ್ ಕೆಲಸಗಳಿಗೆ ಸಂಬಂಧಿಸಿದಂತೆ ವಿಚಾರ ಸಂಕಿರಣಗಳು ಮತ್ತು ಪ್ರದರ್ಶನಗಳು ಹಾಗೂ ಕಾರ್ಯಾಗಾರಗಳನ್ನು ನಡೆಸುವುದು.

(ಸಿ) ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ ವಾರ್ಷಿಕ ಪ್ರದರ್ಶನಗಳು.

30. ಅಧಿಕಾರಗಳ ಪ್ರತ್ಯಾಯೋಜನೆ.- (1) 43ನೇ ಪ್ರಕರಣದಡಿ ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊರತುಪಡಿಸಿ ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಈ ಅಧಿನಿಯಮದಡಿ ಅಥವಾ ಅಧಿನಿಯಮದ ಮೂಲಕ ಅದಕ್ಕೆ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು, ಯಾವುದೇ ಇತರ ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಬಹುದು.

(2) 44ನೇ ಪ್ರಕರಣದಡಿಯ ವಿನಿಯಮ ರಚನಾಧಿಕಾರವನ್ನು ಹೊರತುಪಡಿಸಿ, ಪ್ರಾಧಿಕಾರವು ವಿನಿಯಮಗಳ ಮೂಲಕ, ಈ ಅಧಿನಿಯಮದಡಿ ಅಥವಾ ಅಧಿನಿಯಮದ ಮೂಲಕ ಅದಕ್ಕೆ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು ಆಯುಕ್ತರಿಗೆ ಅಥವಾ ಪ್ರಾಧಿಕಾರದ ಇತರ ಅಧಿಕಾರಿಗಳಿಗೆ ಪ್ರತ್ಯಾಯೋಜಿಸಬಹುದು.

ಅಧ್ಯಾಯ - IV

ಹಣಕಾಸು ಮತ್ತು ಸ್ವತ್ತು

31. ಪ್ರಾಧಿಕಾರದ ನಿಧಿ.- (1) ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ನಿಧಿಯೆಂದು ಕರೆಯಲಾಗುವ ಒಂದು ನಿಧಿಯು ಇರತಕ್ಕದ್ದು.

(2) ಸದರಿ ನಿಧಿಗೆ,-

(i) ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಯಾವುದೇ ಸ್ಥಳೀಯ ಪ್ರಾಧಿಕಾರ ಅಥವಾ ನಿಗಮಿತವಾದ ಇಲ್ಲವೇ ನಿಗಮಿತವಲ್ಲದ ಯಾವುದೇ ನಿಕಾಯ ಅಥವಾ ಯಾವೊಬ್ಬ ವ್ಯಕ್ತಿಯು ನೀಡಿದ ಎಲ್ಲ ಅನುದಾನಗಳು, ಧನ ಸಹಾಯ, ದೇಣಿಗೆಗಳು ಮತ್ತು ದಾನಗಳನ್ನು;

(ii) ಪ್ರಾಧಿಕಾರವು ಸಾಲ ಪಡೆದ ಮೊಬಲಗನ್ನು; ಮತ್ತು

(iii) ಯಾವುದೇ ಮೂಲದಿಂದಾಗಲೀ, ಪ್ರಾಧಿಕಾರವು ಅಥವಾ ಪ್ರಾಧಿಕಾರದ ಪರವಾಗಿ ಪಡೆದುಕೊಂಡ ಇತರ ಎಲ್ಲ ಮೊತ್ತಗಳನ್ನು,

-ಜಮೆ ಮಾಡತಕ್ಕದ್ದು.

(3) ರಾಜ್ಯ ಸರ್ಕಾರವು ಅನ್ಯಥಾ ನಿರ್ದೇಶಿಸಿದ ಹೊರತು, ನಿಧಿಗೆ ಜಮೆಮಾಡಲಾದ ಎಲ್ಲ ಹಣವನ್ನು ಯಾವುದೇ ಅನುಸೂಚಿತ ಬ್ಯಾಂಕಿನಲ್ಲಿ ಅಥವಾ ರಾಜ್ಯ ಸರ್ಕಾರದ ಖಜಾನೆಯಲ್ಲಿ ಇರಿಸತಕ್ಕದ್ದು.

(4) ಪ್ರಾಧಿಕಾರದ ಆಯುಕ್ತರಿಗೆ ಮತ್ತು ಇತರ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಸಂದಾಯ ಮಾಡಬೇಕಾದ ವೇತನಗಳು ಮತ್ತು ಭತ್ಯೆಗಳು ಮತ್ತು ನಿವೃತ್ತಿವೇತನವೇನಾದರೂ ಇದ್ದಲ್ಲಿ, ಅದನ್ನೂ ಒಳಗೊಂಡಂತೆ ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚಗಳನ್ನು ಪ್ರಾಧಿಕಾರದ ನಿಧಿಯಿಂದ ಭರಿಸತಕ್ಕದ್ದು.

32. ನಿಧಿಯ ಬಳಕೆ.- ನಿಧಿಯನ್ನು ಮತ್ತು ಪ್ರಾಧಿಕಾರವು ಹೊಂದಿರುವ ಅಥವಾ ಅದರಲ್ಲಿ ನಿಹಿತವಾಗಿರುವ ಎಲ್ಲ ಸ್ವತ್ತನ್ನು ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ಬಳಸಿಕೊಳ್ಳತಕ್ಕದ್ದು.

33. ಸರ್ಕಾರದಿಂದ ಅನುದಾನ.- (ಎ) ರಾಜ್ಯ ಸರ್ಕಾರವು ಪ್ರತಿ ವರ್ಷವೂ ಪ್ರಾಧಿಕಾರಕ್ಕೆ, ಪ್ರಾಧಿಕಾರವು ತನ್ನದೇ ಸಂಪನ್ಮೂಲಗಳಿಂದ ಸ್ವಯಂ ನಿರ್ವಹಣೆ ಮಾಡಿಕೊಳ್ಳುವ ಹಂತವನ್ನು ತಲುಪುವವರೆಗೆ, ಅದರ ಆಡಳಿತಾತ್ಮಕ ವೆಚ್ಚಗಳಿಗೆ ಸಮನಾದ ಮೊತ್ತವನ್ನು ಅನುದಾನದ ರೂಪದಲ್ಲಿ ನೀಡತಕ್ಕದ್ದು.

ಬಿ) ಪ್ರಾಧಿಕಾರವು ಐದು ವರ್ಷಗಳ ಒಳಗಾಗಿ ಅದರ ಉಪಕ್ರಮಗಳಿಂದ ಸ್ವಸುಸ್ಥಿರತೆಯೆಡೆಗೆ ಕಾರ್ಯನಿರ್ವಹಿಸತಕ್ಕದ್ದು ಮತ್ತು ಆರನೇ ವರ್ಷದ ನಂತರ ಅದರ ಸ್ವಂತ ಗಳಿಕೆಗಳಿಂದ ಉತ್ತಮ ನಿರ್ವಹಣೆ, ಕಾರ್ಯವಹಿಸುವಿಕೆ ಮತ್ತು ಅಭಿವೃದ್ಧಿಗಳಿಗಾಗಿ ಎಲ್ಲಾ ಪ್ರಯತ್ನಗಳನ್ನು ನಡೆಸುವುದು.

ಸಿ) ಪ್ರಾಧಿಕಾರವು ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮಾತ್ರ ಇತರ ಮೂಲಗಳಿಂದ ನಿಧಿಗಳನ್ನು ಎರವಲು ಪಡೆಯಬಹುದು.

34. ಆಯವ್ಯಯ.- (1) ಪ್ರಾಧಿಕಾರವು ಪ್ರತಿ ವರ್ಷವೂ, ನಿಯಮಿಸಬಹುದಾದಂತಹ ದಿನಾಂಕಕ್ಕೆ ಮೊದಲು ಮತ್ತು ಅಂತಹ ನಮೂನೆಯಲ್ಲಿ ಹಣಕಾಸು ವರ್ಷಕ್ಕಾಗಿ ತನ್ನ ಆದಾಯ ಮತ್ತು ವೆಚ್ಚದ ಆಯವ್ಯಯ ಅಂದಾಜನ್ನು ಸಿದ್ಧಪಡಿಸತಕ್ಕದ್ದು ಮತ್ತು ಸರ್ಕಾರಕ್ಕೆ ಅವಶ್ಯಕ ಕ್ರಮಕ್ಕಾಗಿ ಕಳುಹಿಸತಕ್ಕದ್ದು.

(2) ಪ್ರಾಧಿಕಾರದ ಮೇಲ್ವಿಚಾರಣೆ, ನಿಯಂತ್ರಣವನ್ನು ಚಲಾಯಿಸಲು ಮತ್ತು ನಿರ್ದೇಶನಗಳನ್ನು ನೀಡಲು ಸರ್ಕಾರದ ಪರವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಇದು ಪ್ರಾಧಿಕಾರಕ್ಕೆ ನೋಡಲ್ ಇಲಾಖೆಯಾಗಿರತಕ್ಕದ್ದು.

(3) ಪ್ರಾಧಿಕಾರವು ಮಂಜೂರಾದ ಆಯವ್ಯಯದಿಂದ ಮತ್ತು ಅನುಮೋದಿತ ಯೋಜನೆಯನ್ವಯ ವೆಚ್ಚವನ್ನು ಭರಿಸತಕ್ಕದ್ದು. ಯಾವುದೇ ತುರ್ತು ಸಂದರ್ಭದಲ್ಲಿ, ಇತರ ವಿಚಾರ ಅಥವಾ ವಿಷಯ ಅಥವಾ ಯೋಜನೆಗಳಿಗೆ ಸಂಬಂಧಿಸಿದ ವೆಚ್ಚಗಳಿಗಾಗಿ, ಅದನ್ನು ನಿರ್ಧರಿಸಲು ಪ್ರಾಧಿಕಾರದ ವಿಶೇಷ ಸಭೆಯನ್ನು ಕರೆಯತಕ್ಕದ್ದು.

(4) ಸರ್ಕಾರವು ಗೊತ್ತುಪಡಿಸಲಾದಂತೆ ಅನುಮತಿಸಬಹುದಾದ ಮಿತಿಗಳಿಗೆ ಮೀರಿ ವೆಚ್ಚದ ಒಂದು ಘಟಕದಿಂದ ಮತ್ತೊಂದು ಘಟಕಕ್ಕೆ ನಿಧಿಯನ್ನು ಪುನರ್ ವಿನಿಯೋಗ ಮಾಡುವ ಅಧಿಕಾರವನ್ನು ಪ್ರಾಧಿಕಾರವು ಹೊಂದಿರತಕ್ಕದ್ದಲ್ಲ. ಆದಾಗ್ಯೂ, ಅನುಮತಿಸಬಹುದಾದ ಮಿತಿಗಳಿಗೆ ಮೀರಿದ ಯಾವುದೇ ಪುನರ್ ವಿನಿಯೋಗಕ್ಕೆ ಸರ್ಕಾರದ ಪೂರ್ವಾನುಮೋದನೆಯು ಅಗತ್ಯವಾಗಿರತಕ್ಕದ್ದು.

35. ಲೆಕ್ಕ ಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ಆಯುಕ್ತರು, ನಿಯಮಿಸಬಹುದಾದಂಥ ಲೆಕ್ಕಪತ್ರಗಳ ಪುಸ್ತಕಗಳನ್ನು ಮತ್ತು ಇತರ ರಿಜಿಸ್ಟರುಗಳನ್ನು ನಿರ್ವಹಿಸಿಕೊಂಡು ಬರುವಂತೆ ಮಾಡತಕ್ಕದ್ದು ಮತ್ತು ನಿಯಮಿಸಲಾದ ವಿಧಾನದಲ್ಲಿ ವಾರ್ಷಿಕ ಲೆಕ್ಕಪತ್ರಗಳ ತಃಖ್ತೆಯನ್ನು ತಯಾರಿಸತಕ್ಕದ್ದು.

(2) ಪ್ರಾಧಿಕಾರದ ಹಣಕಾಸು ವರ್ಷವು ಪ್ರತಿ ಕ್ಯಾಲೆಂಡರ್ ವರ್ಷದ ಏಪ್ರಿಲ್ ಒಂದನೆಯ ದಿನಾಂಕದಂದು ಪ್ರಾರಂಭವಾಗತಕ್ಕದ್ದು ಮತ್ತು ಮುಂಬರುವ ಕ್ಯಾಲೆಂಡರ್ ವರ್ಷದ ಮಾರ್ಚ್ 31ನೇ ದಿನದಂದು ಕೊನೆಗೊಳ್ಳತಕ್ಕದ್ದು.

(3) ಪ್ರಾಧಿಕಾರದ ಲೆಕ್ಕಪತ್ರಗಳನ್ನು ರಾಜ್ಯ ಲೆಕ್ಕಪತ್ರಗಳ ಇಲಾಖೆಯ ನಿಯಂತ್ರಣಾಧಿಕಾರಿಯು ವಾರ್ಷಿಕವಾಗಿ ಲೆಕ್ಕಪರಿಶೋಧನೆ ನಡೆಸತಕ್ಕದ್ದು. ಪ್ರಾಧಿಕಾರವು ಅಥವಾ ರಾಜ್ಯ ಸರ್ಕಾರವು ಸಮವರ್ತಿ ಮತ್ತು ವಿಶೇಷ ಲೆಕ್ಕಪರಿಶೋಧನೆಗಾಗಿಯೂ ಆದೇಶಿಸಬಹುದು.

(4) ಲೆಕ್ಕಪರಿಶೋಧಕನು, ಲೆಕ್ಕಪರಿಶೋಧನೆಯ ಉದ್ದೇಶಗಳಿಗಾಗಿ, ಪ್ರಾಧಿಕಾರದ ಎಲ್ಲ ಲೆಕ್ಕಪತ್ರಗಳನ್ನು ಮತ್ತು ಇತರ ದಾಖಲೆಗಳನ್ನು ನೋಡುವ ಅವಕಾಶವನ್ನು ಹೊಂದಿರತಕ್ಕದ್ದು.

(5) ಪ್ರಾಧಿಕಾರವು, ಲೆಕ್ಕಪತ್ರಗಳ ವಾರ್ಷಿಕ ತಃಖ್ತೆಯನ್ನು ಮತ್ತು ಲೆಕ್ಕಪರಿಶೋಧಕನ ವರದಿಯನ್ನು ಸ್ವೀಕರಿಸಿದ ತರುವಾಯ, ಸಾಧ್ಯವಾಗಬಹುದಾದಷ್ಟು ಬೇಗನೆ, ಅದನ್ನು ತನ್ನ ಸಭೆಯಲ್ಲಿ ಪರಿಶೀಲಿಸತಕ್ಕದ್ದು ಮತ್ತು ವಾರ್ಷಿಕ ಲೆಕ್ಕಪತ್ರಗಳ ತಃಖ್ತೆ ಹಾಗೂ ಲೆಕ್ಕಪರಿಶೋಧಕನ ವರದಿಯ ಪ್ರತಿಯನ್ನು, ಲೆಕ್ಕಪರಿಶೋಧಕನು ಮಾಡಿದ ಟೀಕೆಗಳೇನಾದರೂ ಇದ್ದಲ್ಲಿ, ಅದಕ್ಕೆ ನೀಡಿದ ತನ್ನ ವಿವರಣೆ ಮತ್ತು ಲೆಕ್ಕಪರಿಶೋಧಕನು ಸೂಚಿಸಿದ ಅಕ್ರಮತೆಗಳು ಅಥವಾ ಲೋಪದೋಷಗಳೇನಾದರೂ ಇದ್ದಲ್ಲಿ, ಅವುಗಳ ಪರಿಹಾರೋಪಾಯಕ್ಕಾಗಿ ಪ್ರಾಧಿಕಾರವು ಕೈಗೊಂಡ ಕ್ರಮದ ವಿವರಣೆಗಳ ಜೊತೆಗೆ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(6) ರಾಜ್ಯ ಸರ್ಕಾರವು, ಲೆಕ್ಕ ಪರಿಶೋಧಕನ ವರದಿಯನ್ನು ಮತ್ತು (5) ನೇ ಉಪ-ಪ್ರಕರಣದ ಅಡಿಯಲ್ಲಿ ತನಗೆ ಸಲ್ಲಿಸಲಾದ ಇತರ ದಸ್ತಾವೇಜುಗಳನ್ನು ಪರಿಶೀಲಿಸಿದ ನಂತರ, ಪ್ರಾಧಿಕಾರಕ್ಕೆ, ಅದು ಸೂಕ್ತವೆಂದು ಭಾವಿಸುವಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ಪ್ರಾಧಿಕಾರವು ಅಂಥ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

36. ವರದಿಗಳು.- (1) ಪ್ರಾಧಿಕಾರವು, ಪ್ರತಿಯೊಂದು ಹಣಕಾಸು ವರ್ಷಕ್ಕಾಗಿ, ತನ್ನ ಕಾರ್ಯನಿರ್ವಹಣೆ ಬಗ್ಗೆ ವಾರ್ಷಿಕ ವರದಿಯೊಂದನ್ನು ತಯಾರಿಸತಕ್ಕದ್ದು ಮತ್ತು 35ನೇ ಪ್ರಕರಣದ ಅಡಿಯ ಇತರ ವರದಿಗಳೊಂದಿಗೆ ಅದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

(2) ಪ್ರಾಧಿಕಾರವು, ನಿಯಮಿಸಬಹುದಾದಂಥ ದಿನಾಂಕಕ್ಕಿಂತ ಮೊದಲು, ಅಂಥ ನಮೂನೆಯಲ್ಲಿ ಮತ್ತು ಅಂಥ ಅವಧಿಯ ಅಂತರದಲ್ಲಿ, ನಿಯಮಿಸಲಾದ ವರದಿಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

ಅಧ್ಯಾಯ - V

ಸಂಕೀರ್ಣ

37. ಪ್ರಾಧಿಕಾರವು ತನ್ನ ಅಧಿಕಾರ ವ್ಯಾಪ್ತಿಯೊಳಗಿನ ಯಾವುದೇ ಜಮೀನನ್ನು ಮಾರಾಟ ಮಾಡಕೂಡದು.- ಪ್ರಾಧಿಕಾರವು, ಸರ್ಕಾರದ ಪೂರ್ವಾನುಮೋದನೆ ಪಡೆಯದೆ, ಯಾವುದೇ ಉದ್ದೇಶಕ್ಕಾಗಿ ಮತ್ತು ಯಾವೊಬ್ಬ ವ್ಯಕ್ತಿಗೆ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಯಾವುದೇ ಜಮೀನನ್ನು ಮಾರಾಟ ಮಾಡತಕ್ಕದ್ದಲ್ಲ.

38. ಕೆಲವು ವ್ಯಕ್ತಿಗಳು ಸಾರ್ವಜನಿಕ ನೌಕರರಾಗಿರತಕ್ಕದ್ದು.- ಪ್ರಾಧಿಕಾರದ ಎಲ್ಲ ಸದಸ್ಯರು, ಅಧಿಕಾರಿಗಳು ಮತ್ತು ನೌಕರರನ್ನು, ಅವರು ಈ ಅಧಿನಿಯಮದ ಯಾವುದೇ ಉಪಬಂಧಗಳ ಅನುಸರಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಅಥವಾ ಕಾರ್ಯ ನಿರ್ವಹಿಸುತ್ತಿರುವರೆಂದು ತಾತ್ಕಾಲಿಕವಾದಾಗ ಅವರನ್ನು ಭಾರತೀಯ ನ್ಯಾಯ ಸಂಹಿತೆ, 2023 (2023ರ ಕೇಂದ್ರ ಅಧಿನಿಯಮ 45)ರ 2ನೇ ಪ್ರಕರಣದ (28)ನೇ ಖಂಡದ ಅರ್ಥವ್ಯಾಪ್ತಿಯೊಳಗೆ ಸಾರ್ವಜನಿಕ ನೌಕರರು ಎಂಬುದಾಗಿ ಭಾವಿಸತಕ್ಕದ್ದು.

39. ಈ ಅಧಿನಿಯಮದ ಅಡಿ ಕೈಗೊಂಡ ಕ್ರಮಕ್ಕೆ ರಕ್ಷಣೆ.- ಈ ಅಧಿನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಅಥವಾ ಕೈಗೊಳ್ಳಲು ಉದ್ದೇಶಿಸಿದ ಯಾವುದೇ ಕ್ರಮಕ್ಕಾಗಿ, ಯಾವೊಬ್ಬ ವ್ಯಕ್ತಿಯ ವಿರುದ್ಧ ಯಾವುದೇ ದಾವೆ, ಪ್ರಾಸಿಕ್ಯೂಷನ್ ಅಥವಾ ಇತರೆ ಕಾನೂನು ವ್ಯವಹಾರಗಳನ್ನು ಹೂಡಲು ಅವಕಾಶವಿರತಕ್ಕದ್ದಲ್ಲ.

40. ಕರ್ತವ್ಯ ನಿರ್ವಹಣೆಯಲ್ಲಿ ಲೋಪ.- (1) ಈ ಅಧಿನಿಯಮದಿಂದ ಅಥವಾ ಅದರ ಅಡಿಯಲ್ಲಿ ವಿಧಿಸಲಾದ ಯಾವುದೇ ಕರ್ತವ್ಯದ ನಿರ್ವಹಣೆಯನ್ನು ಪ್ರಾಧಿಕಾರವು ಮಾಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಮನವರಿಕೆಯಾದರೆ, ಆ ಕರ್ತವ್ಯದ ನಿರ್ವಹಣೆಗಾಗಿ ಅದು ಒಂದು ಅವಧಿಯನ್ನು ನಿಗದಿಪಡಿಸತಕ್ಕದ್ದು.

(2) ಕರ್ತವ್ಯ ನಿರ್ವಹಣೆಗಾಗಿ ಹಾಗೆ ನಿಗದಿಪಡಿಸಿದ ಅವಧಿಯೊಳಗೆ ಅಂಥ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ಪ್ರಾಧಿಕಾರವು ವಿಫಲವಾಗಿದೆ ಅಥವಾ ನಿರ್ಲಕ್ಷ್ಯ ತೋರಿದೆ ಎಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟರೆ, 4ನೇ ಪ್ರಕರಣದಲ್ಲಿ ಏನೇ ಇದ್ದರೂ, ಪ್ರಾಧಿಕಾರವನ್ನು ರದ್ದುಗೊಳಿಸುವುದು ಮತ್ತು ಅದನ್ನು ನಿಗದಿತ ರೀತಿಯಲ್ಲಿ ಪುನಃ ರಚಿಸುವುದು ರಾಜ್ಯ ಸರ್ಕಾರಕ್ಕೆ ಕಾನೂನುಸಮ್ಮತವಾಗಿರತಕ್ಕದ್ದು.

(3) ಪ್ರಾಧಿಕಾರವನ್ನು ರದ್ದುಪಡಿಸಿದ ತರುವಾಯ ಮತ್ತು ಅದನ್ನು ಪುನಾರಚಿಸುವವರೆಗೆ ಈ ಅಧಿನಿಯಮದ ಅಡಿಯಲ್ಲಿನ ಪ್ರಾಧಿಕಾರದ ಅಧಿಕಾರಗಳು, ಕರ್ತವ್ಯಗಳು ಮತ್ತು ಪ್ರಕಾರ್ಯಗಳನ್ನು ರಾಜ್ಯ ಸರ್ಕಾರ ಅಥವಾ ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ನೇಮಕ ಮಾಡಬಹುದಾದಂಥ ಅಧಿಕಾರಿ ಅಥವಾ ಅಧಿಕಾರಿಗಳು ನಿರ್ವಹಿಸತಕ್ಕದ್ದು.

41. ಪ್ರಾಧಿಕಾರದ ವಿಘಟನೆ.- (1) ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ಆ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದ ದಿನಾಂಕದಿಂದ ಜಾರಿಗೆ ಬರುವಂತೆ, ಪ್ರಾಧಿಕಾರವು ವಿಘಟಿತವಾಗತಕ್ಕದ್ದೆಂದು ಘೋಷಿಸಬಹುದು:

ಪರಂತು, ಅಂಥ ಯಾವುದೇ ಘೋಷಣೆಯನ್ನು, ಆ ಅಭಿಪ್ರಾಯದ ಒಂದು ನಿರ್ಣಯವನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಮಂಡಿಸಿ ಅವುಗಳು ಅದನ್ನು ಅನುಮೋದಿಸಿದ ಹೊರತು, ರಾಜ್ಯ ಸರ್ಕಾರವು ಮಾಡತಕ್ಕದ್ದಲ್ಲ.

(2) (1)ನೇ ಉಪ-ಪ್ರಕರಣದ ಅಡಿಯಲ್ಲಿನ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ದಿನಾಂಕದಿಂದ ಪರಿಣಾಮಕಾರಿಯಾಗುವಂತೆ,-

(ಎ) ಪ್ರಾಧಿಕಾರದಲ್ಲಿ ನಿಹಿತವಾದ ಮತ್ತು ಅದರಿಂದ ವಸೂಲಾಗತಕ್ಕ ಎಲ್ಲ ಸ್ವತ್ತುಗಳು, ನಿಧಿಗಳು ಮತ್ತು ಬಾಕಿಗಳು ರಾಜ್ಯ ಸರ್ಕಾರದಲ್ಲಿ ನಿಹಿತವಾಗತಕ್ಕದ್ದು ಮತ್ತು ಅದು ವಸೂಲಿ ಮಾಡಬಹುದಾಗಿರತಕ್ಕದ್ದು.

(ಬಿ) ಪ್ರಾಧಿಕಾರದ ವಿರುದ್ಧ ಜಾರಿಮಾಡಬಹುದಾದ ಎಲ್ಲ ಹೊಣೆಗಳು, ರಾಜ್ಯ ಸರ್ಕಾರದಲ್ಲಿ ನಿಹಿತವಾದ ಮತ್ತು ಅದರಿಂದ ವಸೂಲಿಯಾದ ಸ್ವತ್ತು, ನಿಧಿ ಮತ್ತು ಬಾಕಿಗಳಷ್ಟರ ಮಟ್ಟಿಗೆ ರಾಜ್ಯ ಸರ್ಕಾರದ ವಿರುದ್ಧ ಜಾರಿಯಾಗಬಹುದಾಗಿರತಕ್ಕದ್ದು.

42. ರಾಜ್ಯ ಸರ್ಕಾರದ ನಿಯಂತ್ರಣ.- (1) ಪ್ರಾಧಿಕಾರದ ಎಲ್ಲ ಕಾರ್ಯ ಚಟುವಟಿಕೆಗಳು ಮತ್ತು ವ್ಯವಹಾರಗಳ ಮೇಲೆ ರಾಜ್ಯ ಸರ್ಕಾರವು ಸಾಮಾನ್ಯ ಆಡಳಿತಾತ್ಮಕ ನಿಯಂತ್ರಣ ಮತ್ತು ಅಧೀಕ್ಷಣೆ ಹೊಂದಿರತಕ್ಕದ್ದು.

(2) ರಾಜ್ಯ ಸರ್ಕಾರವು, ಪ್ರಾಧಿಕಾರದ ಆಯುಕ್ತರ ಅಥವಾ ಪ್ರಾಧಿಕಾರದ ಅಧೀನದ ಯಾವೊಬ್ಬ ಅಧಿಕಾರಿಯ ಯಾವುವೇ ವ್ಯವಹರಣೆಗಳ ದಾಖಲೆಗಳನ್ನು, ಅಂಥ ವ್ಯವಹರಣೆಗಳ ಸರಿಯಾಗಿರುವಿಕೆ, ಕಾನೂನು ಬದ್ಧತೆ ಅಥವಾ ಔಚಿತ್ಯಗಳ ಬಗ್ಗೆ ತಾನು ಮನದಟ್ಟು ಮಾಡಿಕೊಳ್ಳುವ ಉದ್ದೇಶಕ್ಕಾಗಿ ತರಿಸಿಕೊಳ್ಳಬಹುದು ಮತ್ತು ಅವುಗಳ ಬಗ್ಗೆ ತಾನು ಸೂಕ್ತವೆಂದು ಭಾವಿಸಿದಂಥ ಆದೇಶಗಳನ್ನು ಹೊರಡಿಸಬಹುದು.

43. ನಿರ್ದೇಶನಗಳನ್ನು ನೀಡುವುದಕ್ಕೆ ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ತಾನು ಅವಶ್ಯಕ ಮತ್ತು ಸಮಯೋಚಿತವೆಂದು ಅಭಿಪ್ರಾಯ ಪಡುವಂಥ ನಿರ್ದೇಶನಗಳನ್ನು ಪ್ರಾಧಿಕಾರಕ್ಕೆ ಕೊಡಬಹುದು ಮತ್ತು ಅಂಥ ನಿರ್ದೇಶನಗಳನ್ನು ಪಾಲಿಸುವುದು ಪ್ರಾಧಿಕಾರದ ಕರ್ತವ್ಯವಾಗಿರತಕ್ಕದ್ದು.

44. ನಿಯಮಗಳ ರಚನಾಧಿಕಾರ.- (1) ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ರಚಿಸಲಾದ ಪ್ರತಿಯೊಂದು ನಿಯಮವನ್ನು ಅಥವಾ ಅಧಿಸೂಚನೆಯನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಅಧಿವೇಶನದಲ್ಲಿರುವಾಗ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚಿನ ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನಗಳ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನದ ಮುಕ್ತಾಯಕ್ಕೆ ಮುಂಚೆ ಆ ನಿಯಮದಲ್ಲಿ ಅಥವಾ ಅಧಿಸೂಚನೆಯಲ್ಲಿ ಯಾವುದೇ ಮಾರ್ಪಾಟನ್ನು ಮಾಡಬೇಕೆಂದು ಎರಡೂ ಸದನಗಳೂ ಒಪ್ಪಿದರೆ ಅಥವಾ ಆ ನಿಯಮವನ್ನು ಅಥವಾ ಅಧಿಸೂಚನೆಯನ್ನು ಮಾಡಕೂಡದೆಂದು ಎರಡೂ ಸದನಗಳೂ ಒಪ್ಪಿದರೆ ಆ ನಿಯಮವು ಅಥವಾ ಅಧಿಸೂಚನೆಯು ಸಂದರ್ಭಾನುಸಾರ ಅಂಥ ಮಾರ್ಪಾಟಾದ ರೂಪದಲ್ಲಿ ಮಾತ್ರ ಆ ಮಾರ್ಪಾಟನ್ನು ಅಥವಾ ರದ್ದತಿಯನ್ನು ಅಧಿಸೂಚಿಸಿದ ದಿನಾಂಕದಿಂದ ಪರಿಣಾಮಕಾರಿಯಾಗತಕ್ಕದ್ದು ಅಥವಾ ಯಾವುದೇ ಪರಿಣಾಮ ಹೊಂದಿರತಕ್ಕದ್ದಲ್ಲ; ಆದಾಗ್ಯೂ ಅಂಥ ಯಾವುದೇ ಮಾರ್ಪಾಟು ಅಥವಾ ರದ್ದತಿಯು ಆ ನಿಯಮದ ಅಥವಾ ಅಧಿಸೂಚನೆಯ ಮೇರೆಗೆ ಹಿಂದೆ ಮಾಡಿದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವಾಗತಕ್ಕದ್ದಲ್ಲ.

45. ವಿನಿಯಮಗಳ ರಚನಾಧಿಕಾರ.- ಪ್ರಾಧಿಕಾರವು, ಈ ಅಧಿನಿಯಮದ ಉಪಬಂಧಗಳಿಗೆ ಮತ್ತು 44ನೇ ಪ್ರಕರಣದ ಮೇರೆಗೆ ರಚಿಸಲಾದ ನಿಯಮಗಳಿಗೆ ಒಳಪಟ್ಟು ಮತ್ತು ರಾಜ್ಯ ಸರ್ಕಾರದ ಪೂರ್ವ ಮಂಜೂರಾತಿಯೊಂದಿಗೆ ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕೆ ಅಧಿಸೂಚನೆಯ ಮೂಲಕ ವಿನಿಯಮಗಳನ್ನು ರಚಿಸಬಹುದು.

46 ತೊಂದರೆಗಳನ್ನು ನಿವಾರಿಸುವ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಏನಾದರೂ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು ಆದೇಶದ ಮೂಲಕ ತೊಂದರೆಯನ್ನು ನಿವಾರಿಸುವುದಕ್ಕಾಗಿ ಅವಶ್ಯಕವೆಂದು ಕಂಡುಬರುವ ಈ

ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಏನನ್ನಾದರೂ ಅಗತ್ಯಪಡಿಸಬಹುದಾದ ಸಂದರ್ಭದಂತೆ ಉಪಬಂಧಗಳನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಬಹುದು:

ಪರಂತು, ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳ ಅವಧಿಯ ಮುಕ್ತಾಯದ ತರುವಾಯ ಯಾವುದೇ ಅಂಥ ಆದೇಶವನ್ನು ಮಾಡತಕ್ಕದ್ದಲ್ಲ.

(2) ಉಪ-ಪ್ರಕರಣ (1)ರಡಿ ಮಾಡಿದ ಪ್ರತಿಯೊಂದು ಆದೇಶವನ್ನು, ಅದನ್ನು ಮಾಡಿದ ತರುವಾಯ ಸಾಧ್ಯವಾದಷ್ಟು ಬೇಗನೆ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ ಮಂಡಿಸತಕ್ಕದ್ದು.

ಅನುಸೂಚಿ

(2ನೇ ಪ್ರಕರಣದ (ಐ) ಖಂಡ ಮತ್ತು 21ನೇ ಪ್ರಕರಣವನ್ನು ನೋಡಿ)

ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಸ್ಮಾರಕ ತಾಣಗಳು

(1) ಡಾ. ಎಚ್. ನರಸಿಂಹಯ್ಯ ವಿಜ್ಞಾನ ಕೇಂದ್ರ, ಹೊಸೂರು, ಗೌರಿಬಿದನೂರು ತಾಲ್ಲೂಕು
(2) ವಿದುರಾಶ್ವತ್ಥದಲ್ಲಿನ ಸ್ವಾತಂತ್ರ್ಯ ಸ್ಮಾರಕ, ವೀರಸೌಧ, ಗೌರಿಬಿದನೂರು ತಾಲ್ಲೂಕು
(3) ಹೊಸೂರಿನಲ್ಲಿ ಡಾ. ಎಚ್. ನರಸಿಂಹಯ್ಯ ಸ್ಮಾರಕ(ಅಮರಧಾಮ), ಗೌರಿಬಿದನೂರು ತಾಲ್ಲೂಕು
(4) ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಗೌರಿಬಿದನೂರು ತಾಲ್ಲೂಕು
(5) ಡಾ. ಎಚ್. ಎನ್. ಕಲಾಭವನ, ಗೌರಿಬಿದನೂರು ತಾಲ್ಲೂಕು

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

2024-25ರ ಆಯವ್ಯಯ ಭಾಷಣದಲ್ಲಿ ಮಾಡಲಾದ ಪ್ರಸ್ತಾವನೆಯನ್ನು ಜಾರಿಗೆ ತರುವುದಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ, ಗೌರಿಬಿದನೂರು ತಾಲ್ಲೂಕಿನ ಹೊಸೂರು, ವಿದುರಾಶ್ವತ್ಥ ಮತ್ತು ಅವುಗಳ ಸುತ್ತಮುತ್ತಲಿನ ಪರಂಪರಾ ತಾಣಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿ ಅದರ ಅಭಿವೃದ್ಧಿ ಕಾರ್ಯ ಹಾಗೂ ನಿರ್ವಹಣೆಯನ್ನು ಕೈಗೊಳ್ಳಲು ಒಂದು ಸ್ವತಂತ್ರ ಶಾಸನಬದ್ಧ ಪ್ರಾಧಿಕಾರದ ರಚನೆಗೆ ಉಪಬಂಧ ಕಲ್ಪಿಸಲು ಶಾಸನವನ್ನು ಅಧಿನಿಯಮೀಕರಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರದ ಕುರಿತು ಜ್ಞಾಪನ ಪತ್ರ

ಖಂಡ-5	(3)ನೇ ಉಪಖಂಡವು, ಸಭೆಗೆ ಹಾಜರಾಗುವ ಅಧಿಕಾರೇತರ ಸದಸ್ಯರಿಗೆ ಸಂದಾಯ ಮಾಡಬೇಕಾದ ಭತ್ಯೆಗಳ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.
ಖಂಡ-9	(i) (2)ನೇ ಉಪಖಂಡದ (ಎ) ಬಾಬುವು, ಈ ಅಧಿನಿಯಮದ ಯಾವುದೇ ಉದ್ದೇಶವನ್ನು ಈಡೇರಿಸುವುದಕ್ಕಾಗಿ ಪ್ರಾಧಿಕಾರವು ಒಪ್ಪಂದಗಳನ್ನು ನೆರವೇರಿಸುವ ಮತ್ತು ಪ್ರವೇಶಿಸುವ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (ii) (2)ನೇ ಉಪಖಂಡದ (ಬಿ) ಬಾಬುವು, ಪ್ರಾಧಿಕಾರವು ಎರವಲು ಪಡೆಯುವ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (iii) (2)ನೇ ಉಪಖಂಡದ (ಸಿ) ಬಾಬುವು, ಪ್ರಾಧಿಕಾರವು ತನಗೆ ಸೇರಿದ ಚರ ಅಥವಾ ಸ್ಥಿರ ಸ್ವತ್ತನ್ನು ಷರತ್ತು ಮತ್ತು ನಿರ್ಬಂಧಕ್ಕೆ ಒಳಪಟ್ಟು ಗುತ್ತಿಗೆ, ಮಾರಾಟ ಅಥವಾ ಇತರ ರೀತಿಯಲ್ಲಿ ವರ್ಗಾವಣೆ ಮಾಡುವ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ-13	(3)ನೇ ಉಪಖಂಡವು, ಪ್ರಾಧಿಕಾರದ ನೌಕರರ ವೇತನಗಳು, ಭತ್ಯೆಗಳು ಮತ್ತು ಇತರ ಸೇವಾ ಷರತ್ತುಗಳ ಕುರಿತು ನಿಯಮಗಳನ್ನು ರಚಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ-19	(3)ನೇ ಉಪಖಂಡವು, ರಾಜ್ಯ ಮಟ್ಟದ ಸಲಹಾ ಸಮಿತಿಯ ಸಭೆಗಳಿಗಾಗಿ ಕಾರ್ಯವಿಧಾನದ ಕುರಿತು ನಿಯಮಗಳನ್ನು ರಚಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ-21	ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅನುಸೂಚಿಯಲ್ಲಿ ನಮೂದುಗಳನ್ನು ಸೇರಿಸಲು ಮಾರ್ಪಡಿಸುವ ಕಾರ್ಯವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ-34	(1)ನೇ ಉಪಖಂಡವು, ಪ್ರಾಧಿಕಾರವು, ಆಯವ್ಯಯ ಅಂದಾಜನ್ನು ಸಿದ್ಧಪಡಿಸುವ ಸಮಯ ಮತ್ತು ನಮೂನೆಯ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಖಂಡ-35	(1)ನೇ ಉಪಖಂಡವು, ಲೆಕ್ಕಪತ್ರಗಳ ಪುಸ್ತಕಗಳನ್ನು ಮತ್ತು ಇತರ ರಿಜಿಸ್ಟರುಗಳನ್ನು ನಿರ್ವಹಿಸಲು ಮತ್ತು ವಾರ್ಷಿಕ ಲೆಕ್ಕಪತ್ರಗಳ ತಃಖ್ತೆಯನ್ನು ತಯಾರಿಸುವ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ-36	(2)ನೇ ಉಪ-ಖಂಡವು, ಪ್ರಾಧಿಕಾರವು, ವಾರ್ಷಿಕ ವರದಿಯನ್ನು ಸಲ್ಲಿಸುವ ನಮೂನೆ ಮತ್ತು ಅವಧಿಯ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ-44	(1)ನೇ ಉಪಖಂಡವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಎನ್ ಎಸ್ ಬೋಸರಾಜು
ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು
ತಂತ್ರಜ್ಞಾನ ಮಂತ್ರಿ

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ
ಕರ್ನಾಟಕ ವಿಧಾನಸಭೆ



**KARNATAKA LEGISLATIVE ASSEMBLY
SIXTEENTH LEGISLATIVE ASSEMBLY
SIXTH SESSION**

**Dr. H. NARASIMAIAH SCIENCE, EDUCATIONAL, CULTURAL AND
TOURISM DEVELOPMENT AUTHORITY BILL, 2025
(LA Bill No. 24 of 2025)**

A Bill to provide for the establishment of an Authority for development and maintenance of the Dr. H. Narasimaiah Science, Educational, Cultural and Tourism memorial sites in Hosur, Vidurashwatha and around Gouribidanur Taluk, in Chikkaballapur District.

Whereas, it is expedient to provide for the establishment of an Authority for development and maintenance of the Dr. H. Narasimaiah Science, Educational, Cultural and Tourism memorial sites in Hosur, Vidurashwatha and around Gouribidanur Taluk, in Chikkaballapur into Science, Educational, Cultural and Tourism Center.

Be it enacted by the Karnataka State Legislature in the seventy-sixth year of the Republic of India as follows; -

CHAPTER -1

PRELIMINARY

1. Short title, extent and commencement.- (1) This Act may be called Dr. H. Narasimaiah Science, Educational, Cultural and Tourism Development Authority Act, 2025.

(2) It extends to the area of Hosur, Vidurashwatha and around Gouribidanur Taluk and other areas as specified in the Schedule.

(3) It shall come into force from such date as the State Government may, by notification in the official Gazette appoint and different dates may be appointed for different provisions of this Act.

2. Definitions.- In this Act, unless the context otherwise requires,-

- (a) "Advisory Committee" means the State Level Advisory Committee constituted under Section 19
- (b) 'Amenity' includes roads, streets, sub-ways, lighting, drainage, sanitation, electricity and water supply or other conveniences, public works, market places, post offices, banks, hospitals, dispensaries, police stations, fair price shops, milk booths, libraries, recreation Centres, service stations of any public utility service authorized by the Authority or other facility; and such other amenity as the State Government may, by notification specify;
- (c) 'Authority' means the Dr. H. Narasimaiah Science, Educational, Cultural and Tourism Development Authority constituted under section 3;
- (d) 'Chair-person' means the Chairman of the Authority;
- (e) 'Commissioner' means the Commissioner of the Authority appointed under section 11;
- (f) 'Fund' means fund of the Authority;
- (g) 'Memorial Site' means the whole of the area comprising the sites specified in the Schedule;
- (h) 'Member' means a member of the Authority;
- (i) 'Regulations' means regulations of the Authority made under section 45; and
- (j) 'Schedule' means Schedule appended to this Act.

CHAPTER – II

AUTHORITY AND ITS EMPLOYEES

3. Dr. H. Narasimaiah Science, Educational, Cultural and Tourism Development Authority.- (1) As soon as may be, after the commencement of this Act, there shall be constituted for the purposes of this Act an authority called as “Dr. H. Narasimaiah Science, Educational, Cultural and Tourism Development Authority.”

(2) The Authority shall have its headquarters at Gouribidanur.

(3) The Authority shall be a body corporate by the name aforesaid, having perpetual succession and a common seal with power to acquire, hold and dispose of property, both movable and immovable, and enter into contract, and shall by the said name sue and be sued.

(4) The Authority shall consist of the following members, namely:-

(a) An Eminent person who has worked for development of Science, Educational, Cultural activities in Dr. H. Narasimaiah Institutions, Memorials, Study Center and Kala Bhavan and has wide experience in Administration and a Graduate or PG in Science, nominated by the Minister of Science and Technology, Government of Karnataka to be the Chairman of the Authority.	Chairman
(b) The Deputy Commissioner of the Chikkaballapur District.	Ex-officio Co-Chairman
(c) The Member of State Legislative Assembly representing Gouribidanur Constituency	Special Invitee
(d) The Chief Executive Officer, Zilla Panchayat, Chikkaballapur.	Ex-officio Member
(e) Superintendent of Police, Chikkaballapura District	Ex-officio Member
(f) Director, Science and Technology Department, Govt of Karnataka	Ex-officio Member
(g) Director of Tourism, Govt of Karnataka	Ex-officio Member
(h) Director of Kannada and Culture Department, Government of Karnataka	Ex-officio Member
(i) The Joint Director Collegiate Education Department, Bengaluru Division.	Ex-officio Member
(j) Deputy Director School Education and Literacy Department.	Ex-officio Member
(k) Not exceeding five persons nominated by the State Government, out of whom two persons shall be a prominent Scientist, Educationist or Cultural Activist.	Member
(l) Director, Department of Science and Technology	Ex-officio Member
(m) Executive Engineer, Public Works Department, Chikkaballapur	Ex-officio Member
(n) Deputy Conservator of Forests, Chikkaballapur	Ex-officio Member
(o) The Commissioner of the Authority.	Ex-officio Member Secretary
(p) The President – of the concerned jurisdictional Town Municipal Council and Gram Panchayat.	Ex-officio Member

4. Objectives.- An overall objective of the Authority is to develop the Centres/facilities under the Authority in an integrated and scientific way to provide an opportunity for learning of science and also for inculcating scientific temper among students. The Authority shall also strive to inculcate rational thinking among young minds as advocated by Dr. H. Narasimaiah.

The detailed objectives are as follows:

- (a) popularization of Science and Technology Developments for human welfare;
- (b) development of a good educational and resource centre for students and teachers for enriching their knowledge in one stop destination;
- (c) creating an awareness and development of scientific attitude for environment and promotion of Eco-education thinking among the general public;
- (d) protection of culture and heritage;
- (e) dissemination of scientific information and better practices for various target groups;
- (f) to identify, encourage and nurture creative scientific talent especially among children and youth;
- (g) to identify priority areas of Science and Technology, which are useful for long term development of the State;
- (h) to organize and/or assist in organizing training courses, workshops, seminars, conferences, discussions, invited talks, consultancy services and exhibitions;
- (i) to supplement science education through hands-on minds-on concept and through experimentation to foster a spirit of scientific enquiry and creativity among students;
- (j) to popularize astronomy-based education and related branches such as space science, technology and innovation among students and general public through creating an interesting and stimulating learning situation;
- (k) learning science as an enjoyment, creating a positive experience about science, its history and philosophy along with heritage and culture;
- (l) providing a platform for other educational outreach activities including social studies, art and culture;
- (m) exploration of various components of Authority through the concept of science;

5. Term of Office and Conditions of Services.- (1) Subject to the pleasure of the Government, the non-official members nominated by the Government shall hold office for a period of three years.

(2) Any non-official nominated member may resign his office by writing addressed to the Chairperson of the Authority but shall continue in his office until his resignation is accepted by the Government.

(3) The non-official member shall receive such allowances as may be prescribed.

6. Disqualification for office of membership.- A person shall be disqualified for being appointed as and for being a member if he:

- (a) has been convicted and sentenced to imprisonment for an offence which in the opinion of the State Government involves moral turpitude; or
- (b) is of unsound mind and stands so declared by a competent court; or
- (c) is an undischarged insolvent; or
- (d) has been removed or dismissed from service of the Central Government or a State Government or a body or corporation owned or controlled by the Central Government or a State Government; or
- (e) has directly or indirectly by himself or as partner, has any share or interest in any work done by the order of the Authority in any contract or employment with or under or by or on behalf of the Authority; or

- (f) is employed as a paid legal practitioner on behalf of the Authority or accepts employment as legal practitioner against the Authority:

Provided that, no person shall be disqualified under clause (e) of section 6 or be deemed to have any share or interest in any contract or employment within the meaning of the said clause by reason only of his having a share or interest in any newspaper in which any advertisement relating to the affairs of the Authority is inserted.

7. Removal of member.-(1) The State Government shall remove a member if,

- (a) he becomes subject to any of the disqualifications mentioned in section 6:

Provided that, no member shall be removed on the ground that he has become subject to the disqualification mentioned in clause (e) section 6 unless he has been given an opportunity of making his representation against the proposal; or

- (b) he refuses to act or becomes incapable of acting; or
(c) he without obtaining leave of absence from the Authority absents from three consecutive meetings of the Authority:

Provided that, this clause shall not be applicable in case of ex-officio members; or

- (d) in the opinion of the State Government he has so abused his position as to render his continuance in office detrimental to the public interest:

Provided that, no member shall be removed under this clause unless he has been given an opportunity of making his representation against the proposal.

8. Eligibility for reappointment.- Any person ceasing to be a member shall unless disqualified under section 6 and removed under section 6, be eligible for re-appointment as a member.

9. Powers of the Authority.- (1) The Authority shall have power generally to do anything that in its opinion is necessary to do, to give effect to the intent and provisions of this Act:

Provided that, nothing contained in this section shall be deemed to authorize the Authority to perform any such act as is specifically laid in the Act to be performed by any other authority.

(2) Without prejudice to the generality of sub-section (1) the Authority shall have power:

- (a) to enter into and perform all such contracts as it may consider necessary or expedient for carrying out any of the purposes of this Act subject to such conditions as may be prescribed and every contract shall be made on behalf of the Authority by the Commissioner:

Provided that, no contract involving expenditure of rupees five lakhs and more shall be made without the previous sanction of the State Government;

- (b) to borrow any sum required for the purposes of this Act from time to time with the previous sanction of the State Government and subject to such conditions as may be prescribed in this behalf;
(c) to lease, sell or otherwise transfer any movable or immovable property which belongs to it and to appropriate or apply any land vested in or acquired by it, subject to section 42 and to such restrictions, conditions and limitations as may be prescribed, for the formation of open spaces or for building purposes or in any other manner for the purpose of a development scheme with prior approval of the State Government.

10. Committees of the Authority.- (1) The Authority may, for any specific purpose constitute committees consisting of such number of members including the Chairperson, but shall not be more than five members including the Chairperson.

(2) The Authority shall nominate the Chairperson of the committee and if required may appoint outside experts as Chairperson and Members of the committees by virtue of

their expertise.

(3) The Commissioner of the Authority shall be invariably the Member Secretary of committees.

(4) The committees shall exercise such of the powers and perform such duties of the Authority, which are delegated by the Authority.

(5) The Committee shall meet as many times as the Chairperson decides and complete the task given by the Authority within the time limit prescribed.

11. Appointment of Commissioner.- (1) The State Government shall appoint an officer not below the rank of a K.A.S (Junior Scale) officer or equivalent, to be the Commissioner of the Authority.

(2) The Commissioner shall receive such salary and other allowances as the State Government may, from time to time, determine.

(3) The State Government may, from time to time, grant leave of absence for such period as it thinks fit to the Commissioner.

12. Powers and duties of the Commissioner.- (1) The Commissioner shall be the Chief Executive and Administrative Officer of the Authority.

(2) The Commissioner shall, in addition to performing such functions as conferred on him by or under this Act or under any law for the time being in force, -

- (a) carry into effect the resolutions of the Authority;
- (b) conduct the business of the Authority and keep the correspondence;
- (c) carry out and execute such schemes and works as the State Government may direct and incur necessary expenditure therefor;
- (d) be responsible for implementing the schemes of the Authority;
- (e) operate the Bank accounts of the Authority and be responsible for maintaining the accounts of the Authority;
- (f) exercise supervision and control over the officers and servants of the Authority in matters of executive, administrative and service conditions of such officers and servants and regulation of their pay and allowances;
- (g) furnish to the State Government a copy of the minutes of the proceedings of the Authority and any return, or other information which the State Government may, from time to time, call for;
- (h) discharge such other functions which are conferred on him by or under this Act or any other law for the time being in force.

13. Employees of the Authority.- (1) Subject to such terms and conditions of service as may be prescribed, the Authority may appoint such number of employees as it may find necessary for effective implementation of the Act:

Provided that, the State Government shall appoint a Controller of Finance and Accounts not below the rank of Group 'A' Junior Scale Officer' on deputation from the Karnataka State Audit and Accounts Service.

(2) The Controller of Finance and Accounts shall report to the Commissioner and shall ensure that financial rules are followed; and accounts are kept up to date, presenting a true and fair picture of the financial affairs of the Authority

(3) The salaries, allowances and other conditions of service of the employees referred to in sub-section (1), shall be such as may be prescribed.

(4) The Commissioner shall be the appointing authority in respect of employees of the Authority and shall exercise general control and supervision over the personnel of the Authority.

14. General disqualification for services under the Authority.- No person who has directly or indirectly by himself or through his partner or through his agent, any share or interest in any contract, by or on behalf of the Authority he or in any employment under the Authority, other than as an officer or employee thereof, shall become or remain an officer or employee of the Authority.

15. Meetings of the Authority.- (1) Meetings of the Authority shall be convened by the Commissioner, with the previous approval of the Chairman at such intervals as the Chairman may deem fit and shall be held at such place, as may be determined by the Chairman:

Provided that, the Authority shall meet at least thrice in a calendar year.

(2) Every meeting shall be presided over by the Chairman and if for any reason the Chairman is unable to attend any meeting, Co-Chairman or any other member chosen by the members present at the meeting, shall preside over the meeting.

(3) Decisions of the Authority shall be, by unanimous affirmative vote of the members present and voting. If there is any difference of opinion on any particular subject coming for decision before the Authority, the Commissioner shall refer the matter to the State Government and the decision of the State Government in such matters shall be final.

(4) The Commissioner shall give effect to the decisions of the Authority:

Provided that, if in the opinion of the Commissioner any resolution of the Authority contravenes any provision of this Act or any other law or of any rule, notification or regulation made or issued under this Act or any other law or of any order passed by the State Government or is prejudicial or detrimental to the interests of the Authority or the interests of the development and maintenance of Authority he shall within fifteen days of the passing of the resolution, refer the matter to the State Government for orders thereon and inform the Authority at its next meeting, of the action taken by him and until orders of the State Government on receipt of such reference, the Commissioner shall not be bound to give effect to such resolution.

(5) The Authority may by regulation specify the procedure with regard to the transaction of business at its meetings, not inconsistent with the provisions of this Act or the rules made thereunder.

16. Proceedings presumed to be good and valid.- No disqualification of or defect in the appointment of any person acting as Chairman or member shall be deemed to vitiate any act or proceeding of the Authority if such act or proceeding is otherwise in accordance with the provisions of this Act.

17. Decisions of the Authority by circulation of note.- (1) The Chairman may direct that any case may, instead of being brought up for discussion at a meeting of the Authority, be circulated by sending a note in the prescribed form amongst the members of the Authority for opinion. If all the members unanimously agree for the proposal contained in the note circulated, it shall be deemed to be affirmative decision of the Authority and further action taken accordingly. If there is any difference of opinion on any particular subject taken up for the decision of the Authority by circulation, the Commissioner shall refer the matter to the State Government, and the decision of the State Government thereon shall be final.

(2) In cases which are circulated for opinion under sub-section (1), if any member fails to communicate his opinion to the Commissioner by a date to be specified in the note, it shall be presumed that such member has accepted the proposal contained in the note circulated.

(3) The provisions of section 15 shall mutatis mutandis apply to the decisions of the Authority by circulation under this section.

18. Power of Chairman to take certain decisions.- Where the Chairman is of the opinion that a matter is so urgent that it cannot wait or that a matter is so frivolous, not necessitating convening of a meeting of the Authority, under section 15 or for decision of the Authority by circulation under section 17, he may pass such orders as he may deem fit and it shall be implemented in the same manner as the decisions of the Authority:

Provided that, every decision so taken by the Chairman under this section shall be placed before the Authority at its next meeting. The quorum shall be fifty percent or more.

19. State Level Advisory Committee.- (1) There shall be a State Level Advisory Committee consisting of the following members namely :-

1	The Minister of Science and Technology, Govt of Karnataka	President
2	The Minister In charge of Chikkaballapur District	Co-President
3	The Minister of Tourism, Govt of Karnataka	Co-President
4	The Member of Parliament representing the district of Chikkaballapur	Member
5	The Members of Legislative Assembly, Gauribidanur Constituency	Member
6	The Development Commissioner cum Additional Chief Secretary, Government of Karnataka	Ex-officio Member
7	The Additional Chief Secretary/ Principal Secretary/ Secretary to Government, Department of Finance	Ex-officio Member
8	The Additional Chief Secretary/ Principal Secretary to Government, Department of Forest, Ecology and Environment	Ex-officio Member
9	The Principal Secretary/ Secretary to Government, Department of Information Technology, Biotechnology and Science and Technology	Ex-officio Member
10	The Additional Chief Secretary/ Principal Secretary to Government, Department of Education (Primary and Secondary Education)	Ex-officio Member
11	The Principal Secretary to Government, Department of Tourism	Ex-officio Member
12	The Secretary to Government, Department of Kannada and Culture	Ex-officio Member
13	The Deputy Commissioner, Chikkaballapur	Ex-officio Member
14	An eminent Scientist working at ISRO nominated by Chairman ISRO	Ex-officio Member
15	Director, Indian Institute of Science (IISc)	Ex-officio Member
16	Director, Science Gallery Bengaluru	Ex-officio Member
17	Three Members who are experts in the field of Culture, Science, Technology, Environment, Heritage and Tourism - to be nominated by the Government.	Non-official Members
18	The Commissioner, Dr. H. Narasimaiah Science, Educational, Cultural and Tourism Development Authority	Member Secretary

19	The Additional Chief Secretary/ Principal Secretary to Government, Department of Forest, Ecology and Environment	Ex-officio Member
----	--	-------------------

(1) The Advisory Committee may if it deems necessary invite any person who is an expert in the field of Culture, Science, Technology, Environment, Heritage, Tourism and other related fields.

(2) The Advisory Committee shall co-ordinate and monitor the activities of the Authority and advise the Authority on all matters concerning the conservation of the heritage and history of the area under its jurisdiction as also creating a stimulating environment for learning of science and technology for students and inculcating an awareness in science and technological developments for the general public, besides the promotion of tourism within the Authority.

(3) The Commissioner of Authority shall function as Member Secretary of the Advisory Committee and he shall convene the meeting of the committee at least once in six months, at such place and at such time and shall adopt such procedure as may be prescribed.

(4) The Chairperson of the Authority shall present the development plan and place the Accounts of the previous year and also the budget for the current year before the Advisory Committee.

(5) Advisory Committee shall go through the Audited accounts of the last year, Budget of the Current year and Annual Development Plan of the Project.

(6) Advisory Committee shall give suggestions in terms of Development of the Project, Finances, Administration, for which Authority shall give due importance while administrating and managing various projects of the Authority.

(7) The decisions of the Advisory Committee shall ordinarily be adopted by the Authority. If for any reasons, the Authority does not implement suggestions, the Authority shall come back to Advisory Committee with reasons. If Advisory Committee does not accept the stated reasons, the matter shall be referred to the Government. The decision of the Government shall be final in all such cases.

CHAPTER III DEVELOPMENT AND MAINTENANCE OF AUTHORITY

20. Memorial sites of Authority.- (1) Notwithstanding any custom, tradition, practice or terms of any trust created and subsisting under any law for the time being in force, the full control, ownership, management and superintendence of all or any of the Memorial sites at extent of land at Hosur, Vidurashwatha and around Gouribidanur Taluk, in Chikkaballapur district specified in the Schedule if not already vested in the State Government shall be acquired for the public purpose by the State Government in accordance with the provisions of the Right to Fair Compensation and Transparency in Land Acquisition, Rehabilitation and Resettlement Act, 2013 (Central Act 30 of 2013) and such extent of land shall thereafter be transferred to the Authority from the date as notified by the State Government.

(2) The State Government may by general or special order make transitory provisions, if in the opinion of the State Government; it is expedient to do so.

21. Power to amend the Schedule.- The State Government may by notification amend the Schedule by adding or modifying any entry therein, after following such procedure as may be prescribed.

22. Preparation of development plan, its approval and execution.- (1) The

Authority shall, as soon as may be, after its constitution prepare a plan for the development of Hosur, Vidurashwatha and around Gouribidanur Taluk, in Chikkaballapur district in to an international Science, Educational, Cultural, tourism and memorial centre and a centre for deliberation and the Development plan may include,-

- (a) conservation and restoration of any Science, Educational, Cultural, tourism and memorial site and programs for its maintenance;
- (b) proposals for acquiring land by acquisition or purchase, or exchange or otherwise, which in the opinion of the Authority is necessary for execution of the development plan;
- (c) establish Science, Educational, Cultural, tourism and memorial site and programs in the interest of development for Science, Education, Culture, Tourism, religious and historical importance of Vidhuraswatha;
- (d) construction of necessary chain of shops or shopping complexes;
- (e) construction of an auditorium in the style of Veera Soudha at Vidhuraswatha;
- (f) upgradation of sub-regional science centre as international science center located at Hoskote, Gouribidanur Taluk;
- (g) provision of amenities as defined in section 2(b);
- (h) laying and relaying of all or any land including, construction and reconstruction of buildings;
- (i) providing drainage, electricity and water supply and sanitation;
- (j) raising any land which the Authority may consider expedient to raise to facilitate its plan of action in general and better drainage in particular;
- (k) forming open spaces for the better ventilation of the area comprised in the Hosur, Vidurashwatha or in any adjoining area;
- (l) demolition of all buildings unfit for human habitation and not fitting into the developmental plan;
- (m) demolition of obstructive building or portions of buildings;
- (n) construction and reconstruction of buildings, their maintenance and preservation;
- (o) the sale, letting or exchange of any property comprised in the scheme, subject to approved of the State Government;
- (p) providing accommodation to the employees of the Authority;
- (q) providing facilities for communication and transport;
- (r) such adjustments and agreements with the existing religious institutions in the geographical area of developmental plan which can be allowed to continue so long as they fit into the scheme of the development plan;
- (s) any other matter which in the opinion of the Authority, is expedient and incidental, to develop and maintain the Hosur, Vidurashwatha and around Gouribidanur Taluk, in Chikkaballapur district as a Science, Educational, Cultural, Tourism and memorial centre; and to protect and develop other places of importance connected with the life of Dr. H. Narasimaiah and for the establishment of an educational and research centre.

(2) The development plan prepared under sub-section (1) shall be forwarded by the Commissioner to the State Government for its approval. The State Government may approve the plan with or without any modifications.

(3) After approval of the development plan under sub-section (2), the State Government may, on the recommendations of the Authority make such modifications to

the plan as it deems necessary, from time to time.

(4) The Authority shall have power to undertake works and incur expenditure for the execution of the development plan approved by the State Government under this section.

23. Maintenance of Memorial Sites.- The State Government may by rules on the recommendation of the Authority or otherwise make provision for the maintenance of Memorial Sites which shall include the manner in which the properties of the Authority including the other sites can be employed, the rates, fees or other charges that can be collected from the tourists and other visitors to the town for the various facilities that they could make use of and for such other matters as may be expedient from the premises of the heritage sites; power to recover rent or damages as arrears of land revenue etc.

24. No other authority or person to undertake development without permission of the Authority.- (1) Notwithstanding anything contained in any law for the time being in force, except with the previous permission of the Authority no authority or person shall undertake any development within the jurisdiction of Memorial Sites as the Authority may from time to time specify by notification published in the Official Gazette.

(2) No local authority shall grant permission for any development referred to in sub-section (1), within said sites, unless the Authority has granted permission for such development.

(3) Any authority or person desiring to undertake development referred to in sub-section (1) shall apply in writing to the Authority for permission to undertake such development.

(4) The Authority may, after making such inquiry as it deems necessary grant such permission with or without conditions, as it may deem fit to impose or refuse to grant such permission.

(5) Any authority or person aggrieved by the decision of the Authority under sub-section (4) may, within thirty days from the date of the decision, appeal against such decision to the State Government, whose decision thereon shall be final:

Provided that, where the aggrieved authority submitting such appeal is under the administrative control of the Central Government, the appeal shall be decided by the State Government, after consultation with the Central Government.

(6) In case any person or authority does anything contrary to the decision given under sub-section (4) as modified in sub-section (5), the Authority shall have power to pull down, demolish or remove any development undertaken contrary to such decision and recover the cost of such pulling down, demolition or removal from the person or authority concerned.

25. Power of entry.- The Authority may authorize any person to enter into or upon any land or building with or without assistants or workmen for the purposes of,-

- (a) making any enquiry, inspection, measurement or survey or taking levels of such land or building;
- (b) examining works under construction and ascertaining the course of sewers and drains;
- (c) digging or boring into the sub-soil;
- (d) setting out boundaries and intended lines of work;

- (e) making such levels, boundaries and lines by placing marks and cutting trenches;
- (f) ascertaining whether any land is being or has been developed in contravention of any plan or in contravention of any conditions subject to which such permission has been granted; or
- (g) doing any other thing necessary for the efficient administration of this Act.

Provided that:

- (i) no such entry shall be made except between the hours of sunrise and sunset and without giving reasonable notice to the occupant, or if there be no occupier, to the owner of the land or building;
- (ii) sufficient opportunity shall in every instance be given to enable women or children, if any, to withdraw from such land or building;
- (iii) due regard shall always be had, so far as may be, compatible with the exigencies of the purpose for which the entry is made, to the social and religious usage of the occupant of the land or building entered.

26. Delegation of powers of the State Government to the Authority.-

Notwithstanding anything contained in the any law for the time being in force, the State Government may by notification delegate any of its powers to be exercisable by it to the Authority and on the issuance of such notification the Authority shall have such powers and perform such functions as may be specified in the notification.

27. Duty to maintain streets etc.- Notwithstanding anything contained in the Karnataka Gram Swaraj and Panchayat Raj Act, 1993 (Karnataka Act 14 of 1993) and the Karnataka Municipalities Act, 1964(Karnataka Act 22 of 1964), it shall be incumbent on the Authority to make reasonable and adequate provision by any means or measures which it is lawfully competent to use or take, for the following matters, namely:

- (a) The maintenance, keeping in repair, lighting and cleaning of the streets in jurisdiction of the Authority; and
- (b) The drainage, sanitary arrangement and water supply in respect of the streets in the jurisdiction of the Authority.

28. Application of Karnataka Act 32 of 1974 to the Authority Premises.- (1)

Subject to the provisions of sub-section (2), the State Government, may by notification provide from such date as may be specified in the notification that the provisions of the Karnataka Public Premises (Eviction of Unauthorized Occupants) Act, 1974(Karnataka Act 32 of 1974) shall apply to premises belonging to, vesting in, or leased by, the Authority as that Act applies in relation to public premises.

(2) On a notification being issued under sub-section (1), the aforesaid Act, and the rules made thereunder shall apply to the premises of the Authority with the following modifications, that is to say:

- (a) The State Government may appoint any officer of the State Government or of the Authority as it thinks fit, to be the competent officer for the purposes of the aforesaid Act;
- (b) reference to “Public Premises” in that Act and those rules shall be deemed to be references to premises of the, Authority and references to “the State Government” in sections 6,7,8,14, 15, 16 and 17 of that Act shall be deemed

to be references to the Authority.

29. Promotion of Science, Educational, Cultural and Tourism by the Authority.- The Authority may organize programmes and activities for promotion of Science, Educational, Cultural and Tourism importance-to give wider publicity to the memorial sites. Such programmes may include:

- (a) celebration Programs for Birth Anniversary of Dr. H Narasimaiah Art Exhibitions and Sales.
- (b) conducting Seminars and Exhibitions, workshops relating to works of Dr. H. Narasimaiah.
- (c) annual exhibition on Education, Science and Technology.

30. Delegation of powers.- (1) The State Government, may by notification, delegate any of the powers conferred on it by or under this Act, to any other authority, except the power to make rules under section 43.

(2) The Authority may by regulations, delegate any of the powers conferred on it by or under this Act to the Commissioner or other officers of the Authority except the power to make regulations under **section 44**.

CHAPTER IV FINANCE and property

31. Fund of the Authority.- (1) There shall be a Fund called the Dr. H Narasimaih Science, Educational, Cultural and Tourism Development Authority Fund.

(2) There shall be credited to the said Fund:

- (i) all grants, subventions, donations and gifts made by the Central Government, State Government, any local authority or anybody, whether incorporated or not or any person;
- (ii) The amount borrowed by the Authority and
- (iii) All other sums received by or on behalf of the Authority from any source whatsoever.

(3) Except as otherwise directed by the State Government all moneys credited to the Fund shall be invested in any Scheduled Bank or in the State Government Treasury.

(4) The administrative expenses of the Authority including the salaries, allowances and pension if any, payable to the Commissioner and other officers and employees of the Authority shall be defrayed out of the fund of the Authority.

32. Application of the Fund.- The Fund and all property held or vested in the Authority shall be applied for carrying out the purposes of this Act.

33. Grant by the State Government.-

- (a) The State Government may every year make a grant to the Authority of a sum equivalent to the administrative expenses of the Authority, until the Authority reaches self-maintenance stage out of its own resources.
- (b) The Authority within five years from its inception shall work towards self- sustainability and from sixth year onwards make an all out efforts top maintain, run and develop from its own earnings.
- (c) The Authority may borrow funds from other sources only with the prior approval of the Government.

34. Budget of the Authority.- (1) The Authority shall prepare every year, before such date and in such form as may be prescribed, a budget estimate of its income and

expenditure for the financial year and shall forward it to the State Government for sanction.

(2) The Department of Science and Technology, Govt. Of Karnataka shall be the nodal Department for the Authority on behalf of Government to exercise supervision, control and to issue directions to the Authority

(3) Expenditure shall be incurred out of the sanctioned budget by the Authority and as per approved plan. In case of any emergency for expenditures related to other matters or issues or plans, a special meeting of the authority shall be convened to decide on the same

(4) The Authority shall not have power to reappropriate funds from one unit of expenditure to another unit, beyond the permissible limits as stipulated by the Government. However, prior approval of the Government is required for any re-appropriation beyond permissible limit

35. Accounts and audit.- (1) The Commissioner shall cause to be prepare and maintained such books of accounts, annual statement of accounts and other registers in such manner as may be prescribed.

(2) The financial year of the Authority shall commence on 1st April of each calendar year and shall end on 31st March of the succeeding calendar year.

(3) The accounts of the Authority shall be audited annually by the Controller, State Accounts Department. The Authority or the State Government may order concurrent and special audits also.

(4) The auditor shall, for the purposes of the audit, have access to all the accounts and other records of the Authority.

(5) As soon as may be after the receipt of the annual statement of accounts and the report of the auditor, the Authority shall consider it in its meeting and send a copy of the annual statement of accounts together with a copy of the report of the auditor to the State Government, along with its explanation on the comments made by the auditor, if any, and a statement of action taken by the Authority to remedy the irregularities or loopholes, if any, pointed out by the auditor.

(6) The State Government may after perusal of the report of the auditor, and other documents submitted to it, as in sub-section (5), give such directions as it thinks fit to the Authority and the Authority shall comply with such directions.

36. Reports.- (1) The Authority shall prepare an Annual Report of its working for each financial year and submit it to the State Government along with other reports under section 35.

(2) The Authority shall before such date, in such form and at such intervals as may be prescribed, submit the prescribed reports to the State Government.

CHAPTER-V MISCELLANEOUS

37. Authority not to sell any land within its jurisdiction.- The Authority shall not sell any land within its jurisdiction for any purpose and to any person except with the prior approval of the State Government.

38. Certain persons to be public servants.- All members, officers and servants of the Authority, shall be deemed, when acting or purporting to act in pursuance of any of the provisions of this Act to be public servants within the meaning of clause (28) of section 2 of the Bharatiya Nyaya Sanhita, 2023 (Central Act 45 of 2023).

39. Protection of action taken under this Act.- No suit, prosecution or other legal proceeding shall lie against any person for anything which is in good faith done or purported to be done under this Act.

40. Default in performance of duty.- (1) If the State Government is satisfied that the Authority has made default in performing any duty imposed on it by or under this Act, it may fix a period for the performance of that duty.

(2) If in the opinion of the State Government, the Authority fails or neglects to perform such duty within the period so fixed for its performance, it shall be lawful for the State Government, notwithstanding anything contained in section 4 to supersede and reconstitute the Authority in the prescribed manner.

(3) After the supersession of the Authority and until it is reconstituted, the powers, duties and functions of the Authority under this Act shall be carried on by the State Government or by such officer or officers, as the State Government may appoint for this purpose.

41. Dissolution of the Authority.- (1) The State Government may, by notification, declare that with effect from such date as may be specified in the notification, the Authority shall be dissolved:

Provided that no such declaration shall be made by the State Government unless, a resolution to that effect has been moved in and passed by both Houses of the State Legislature.

- (2) With effect from the date specified in the notification under sub-section (1).
 - (a) all properties, funds and dues which are vested in and realizable by the Authority shall vest in and be realizable by the State Government.
 - (b) all liabilities enforceable against the Authority shall be enforceable against the State Government to the extent of the properties, funds and dues vested in and realised by the State Government.

42. Control by the State Government.- (1) The State Government shall have general administrative control and supervision over all activities and affairs of the Authority.

(2) The State Government may call for the records of any proceedings of the Authority, the Commissioner or any officer subordinate to the Authority, for the purpose of satisfying itself as to the correctness, legality or propriety of such proceedings and may pass such order with respect thereto as it thinks fit.

43. State Government's powers to give directions.- The State Government may give such directions to the Authority as in its opinion are necessary or expedient for carrying out the purpose of this Act and it shall be the duty of the Authority, to comply with such directions.

44. Power to make rules.- (1) The State Government may, after previous publication by notification make rules to carry out the purposes of this Act.

(2) Every rule or notification made under this Act shall be laid as soon as may be after it is made, before each House of the State Legislature while it is in session, for a total period of thirty days which may be comprised in one session or in two or more successive sessions and if before the expiry of the session immediately following the session or the successive sessions aforesaid, both Houses agree in making any modification in the rule or notification or both Houses agree that the rule or notification should not be made, the rule or notification shall, from the date on which the modification or annulment is notified have effect only in such modified form or be of no effect as the case may be; so, however, that any such modification or annulment shall be without, prejudice to the validity of anything previously done under that rule or notification.

45. Power to make regulations.- The Authority may subject to the provisions of this Act and the rules made under section 44 and with the previous sanction of the State Government, by notification make regulations to carry out the purposes of this Act.

46. Removal of difficulties.- (1) If any difficulty arises in giving effect to the provisions of this Act, the State Government may by notification, make such provisions as appear to it to be necessary or expedient for removing the difficulty:

Provided that, no such order shall be made under this section after the expiry of the period of two years from the date of commencement of this Act.

(2) Every order made under sub-section (1) shall be laid, as soon as may be, after it is made, before each House of the State Legislature.

SCHEDULE

[See clause (i) of section 2 and section 21]

MEMORIAL SITES OF DR. H. NARASIMAIAH SCIENCE, EDUCATIONAL, CULTURAL AND TOURISM DEVELOPMENT AUTHORITY

(1)	Dr. H. Narasimaiah Science Centre, Hosuru, Gouribidanuru Taluk
(2)	Freedom Memorial, Veera Soudha at Vidhuraswatha, Gouribidanuru Taluk
(3)	Dr. H. Narasimaiah Memorial at Hosur (Amaradhama), Gouribidanuru Taluk
(4)	Dr. B.R. Ambedkar Study Centre, Gouribidanuru Taluk
(5)	Dr. H. N. Kala Bhavan, Gouribidanuru Taluk

STATEMENT OF OBJECTS AND REASONS

It is considered necessary to provide for the establishment of an Authority for development and maintenance of the Dr. H. Narasimaiah Science, Educational, Cultural and Tourism memorial sites in Hosur, Vidurashwatha and around Gouribidanur Taluk, in Chikkaballapur into Science, Educational, Cultural and Tourism Center and for the matters connected there with or incidental thereto.

Hence the Bill.

FINANCIAL MEMORANDUM

There is no extra expenditure involved in the proposed legislative measure at this stage.

MEMORANDUM REGARDING DELEGATED LEGISLATION

Clause-5	Sub - clause (3), empowers the State Government to make rules to prescribed the allowances of the non-official member for attending the meeting of the Authority.
Clause -9	(i) Sub-clause (2), item (a), empowers the State Government to make rules to enter and and perform the contracts by the Authority for carrying out any of the purpose of the Act. (ii) Sub-clause (2), item (b) empowers the State Government to prescribed the conditions to borrow any sum for the purpose of the Act by the Authority. (iii) Sub-clause (2), item (c) empowers the State Government to prescribed the condition and limitations to lease, sell or transfer of any movable or immovable property by the Authority.
Clause-13	Sub-clause (3), empowers the State Government to make rules regarding salaries, allowances and conditions of services of the employees of the Authority.
Clause-19	Sub-clause (3), empowers the State Government to prescribed procedure for the meeting of the State Level Advisory Committee.
Clause-21	Empowers the State Government to prescribed the procedure for adding or modifying the entries in the Schedule by the State Government by a notification.
Clause-34	Sub-Clause (1), empowers the State Government to prescribed the date and form for preparation of budget of the Authority.
Clause-35	Sub-clause (1), empowers the State Government to prescribed the manner for preparation and maintenance of books of accounts, Annual statement of accounts and registers.
Clause-36	Sub-clause (2), empowers the State Government to prescribed the date, form and submission of Annual reports by the Authority.
Clause-44	Sub-clause (1) Empowers the State Government to make rules carrying out the purposes of the Act.

The proposed delegation of legislative power is normal in character.

N S BOSERAJU

Minister for Minor Irrigation and
Science and Technology

M.K. VISHALAKSHI

Secretary
Karnataka Legislative Assembly